



ಕೆಲ ತಿಳಿಗೇಡಿಗಳು ನೆಹರು - ಮೋದಿ ನಡುವೆ ಹೋಲಿಕೆ ಮಾಡುತ್ತಿದ್ದಾರೆ: ಹೆಚ್.ಸಿ.ಮಹದೇವಪ್ಪ

• ಉದಯವಾಹಿನಿ, ಬೆಂಗಳೂರು

ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವೆ ಕೆಲವು ತಿಳಿಗೇಡಿಗಳು ಹೋಲಿಕೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ವ್ಯಂಗ್ಯವಾಡಿದ್ದಾರೆ. ನರೇಂದ್ರ ಮೋದಿ ಅವರು ದೇಶದ ದೀರ್ಘಾವಧಿ ಅಡಳಿತ ನಡೆಸಿದ ಪ್ರಧಾನಿ ಎಂಬ ದಾಖಲೆ ಬರೆದ ಹಿನ್ನೆಲೆಯಲ್ಲಿ, ಎಕ್ಸ್‌ನಲ್ಲಿ ಫೋನ್ ಮಾಡಿರುವ ಅವರು,



ನೆಹರು ಪ್ರಧಾನಿಯಾಗಿದ್ದು ಆಗಸ್ಟ್ 15, 1947 ರಿಂದ ಮೇ 27, 1964 ರ ವರೆಗೆ. ಅಂದರೆ ಬರೋಬ್ಬರಿ 16 ವರ್ಷಗಳು ಮತ್ತು 286 ದಿನಗಳು. ಇಂದಿರಾ ಗಾಂಧಿ ಪ್ರಧಾನಿ ಆಗಿದ್ದದ್ದು ಎರಡು ಅವಧಿಯಲ್ಲಿ ಒಟ್ಟು 15 ವರ್ಷಗಳು ಮತ್ತು 350 ದಿನಗಳು. 12 ವರ್ಷ ಪ್ರಧಾನಿ ಆಗಿರುವ ಮೋದಿ, ಅದು ಹೇಗೆ ಭಾರತದ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಪ್ರಧಾನಿಯಂತೆ, ಆಗುತ್ತಾರೆ ಎಂಬುದನ್ನು ಯಾರಾದರೂ ಬುದ್ಧಿವಂತರು ವಿವರಿಸಿ ಎಂದು ತಿಳಿಸಿದ್ದಾರೆ. ಇದಲ್ಲದೇ, ನೆಹರು ಮತ್ತು ನರೇಂದ್ರ ಮೋದಿ ಅವರ ನಡುವೆ ಕೆಲವು ತಿಳಿಗೇಡಿಗಳು ಹೋಲಿಕೆ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ, ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೊಳಿಸಿ, ರಾಷ್ಟ್ರೀಯ ಸಂಸ್ಥೆಗಳನ್ನು ಬೆಳೆಸಿ, ದೇಶ ಕಟ್ಟುವ ಕೆಲಸ ಮಾಡಿದ ಪಂಡಿತ ನೆಹರು ಎಲ್ಲಿ, ದೇಶವನ್ನು ಸಾಲದ

ಸುಳಿಗೆ ನೂಕಿ, ಕಾರ್ಪೊರೇಟ್‌ಗಳ ಸೇವೆ ಮಾಡುತ್ತಾ ದೇಶದ ಭವಿಷ್ಯ, ಅಭಿವೃದ್ಧಿಯನ್ನು ಕತ್ತಲೆಗೆ ನೂಕಿರುವ ಪ್ರಧಾನಿ ನರೇಂದ್ರ ಮೋದಿ ಎಲ್ಲಿ ಹೋಲಿಕೆಗೂ ಒಂದು ಮಿತಿ ಬೇಡವೇ? ಎಂದು ಕಿಡಿಹಾಕಿದ್ದಾರೆ. ಇನ್ನೊಂದೆಡೆ, ದಾಖಲೆಗೆ ಪಾತ್ರರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಕೂಡ ಟೀಕಿಸುತ್ತದೆ. ಮೋದಿ ಅವರನ್ನು ಪ್ರಜಾಪ್ರಭುತ್ವದ ಕೊಲೆ ಮಾಡಿದ್ದಾರೆ ಎಂದು ಆರೋಪಿಸುತ್ತದೆ. ಈ ಸಾಧನೆಯ ಮೈಲಿಗಲ್ಲನ್ನು ಟೀಕಿಸಿ ಎಕ್ಸ್‌ನಲ್ಲಿ ಫೋನ್ ಹಂಚಿಕೊಂಡಿರುವ ಕಾಂಗ್ರೆಸ್ ನಾಯಕ ಜೈಲಾಮ್ ರಮೇಶ್ ಅವರು, ಜವಾಹರಲಾಲ್ ನೆಹರು ಅವರು 1947 ರ ಆಗಸ್ಟ್ 15 ರಂದು ಭಾರತದ ಪ್ರಧಾನಿಯಾದರು. ಅಂತಹ ಸಾಧನೆ ಮೋದಿ ಅವರನ್ನು ಅಲ್ಲ ಎಂದು ಟೀಕಿಸಿದ್ದರು. ಮೋದಿ ಸ್ವಯಂ ಘೋಷಿತ ಮತ್ತು ಅನುಮಾನಾಸ್ಪದವಾಗಿ

ಸೃಷ್ಟಿಕೊಂಡ ಮೈಲಿಗಲ್ಲನ್ನು ದಾಖಲಿಸಬಹುದು. ಆದರೆ, ಅವರು ದೇಶದ ಕತ್ತಿಗೆ ಕಟ್ಟಿದ ಬಂಡೆಗಲ್ಲಾಗಿದ್ದಾರೆ. ಭಾರತದಲ್ಲಿ ಪ್ರಜಾಪ್ರಭುತ್ವದ ಕೊಲೆಗೆ ಕಾರಣರಾಗಿದ್ದಾರೆ. ಎಂದು ದೂರಿದ್ದರು. ಪ್ರಧಾನಿ ನರೇಂದ್ರ ಮೋದಿ ಭಾರತದ ಅತ್ಯಂತ ದೀರ್ಘಾವಧಿಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಕೇಂದ್ರ ಸರ್ಕಾರದ ಚುಕ್ಕಾಣಿ ಹಿಡಿದು ಅವರು ಈಗ 12 ವರ್ಷಗಳನ್ನು ಪೂರೈಸಿದ್ದಾರೆ. ಸತತ 4,399 ದಿನಗಳ ಅಧಿಕಾರಾವಧಿಯ ಪ್ರಮುಖ ಮೈಲಿಗಲ್ಲನ್ನು ದಾಖಲಿಸುವ ಪ್ರಧಾನಿ ಮೋದಿ, ಪ್ರಜಾಪ್ರಭುತ್ವದ ಅಡಿ ಸಾರ್ವತ್ರಿಕ ಚುನಾವಣೆಗಳ ನಂತರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ನಡೆಸಿದ ನಿರಂತರ 4,398 ದಿನಗಳ ದಾಖಲೆಯನ್ನು ಹಿಂದಿಕ್ಕಿದ್ದಾರೆ. 1952ರಿಂದ ನೆಹರು ಅವರ ಅಧಿಕಾರಾವಧಿಯನ್ನು ಈ ಹೋಲಿಕೆಗೆ ಪರಿಗಣಿಸಲಾಗಿದೆ.

ಮುಂಗಾರು ಮಳೆ ಕೊರತೆ: ರೈತರಲ್ಲಿ ಆತಂಕ, ಎಲ್‌ನಿನ್‌ನೊ ಪರಿಣಾಮದಿಂದ ಕೃಷಿಗೆ ಹೊಡೆತ

• ಉದಯವಾಹಿನಿ, ಬೆಂಗಳೂರು

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ಕರ್ತವ್ಯ ಲೋಪ, ಮೂವರು ಪೊಲೀಸ್ ಅಧಿಕಾರಿಗಳ ಅಮಾನತು- ಗೃಹ ಸಚಿವ ಪ್ರಿಯಾಂಕ್ ಖರ್ಗೆ

• ಉದಯವಾಹಿನಿ, ಬೆಂಗಳೂರು

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್‌ನಿನ್‌ನೊ ಪರಿಣಾಮ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ವರದಿಗಳ ಪ್ರಕಾರ, ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ.

ಯಾವ ಸಮುದಾಯದ ವಿರುದ್ಧವೂ ತಾರತಮ್ಯ ಮಾಡಿಲ್ಲ

ಅನುದಾನ ಬಿಡುಗಡೆ ಮಾಡಲು ಸರ್ಕಾರದಿಂದ ಮಾರ್ಗ ಸೂಚನೆಗಳನ್ನು ಹೊರಡಿಸಲಾಗಿದೆ. 3 ಹಂತದಲ್ಲಿ ಪ್ರಗತಿಯನ್ನು ಪರಿಶೀಲನೆ ಮಾಡಿ ಅನುದಾನ ಬಿಡುಗಡೆ

• ಉದಯವಾಹಿನಿ, ಬೆಂಗಳೂರು

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮಂಜೂರಾಗಿರುವ ಸಮುದಾಯ ಭವನಗಳು ಹಾಗೂ ವಿದ್ಯಾರ್ಥಿ ನಿಲಯಗಳ ಪ್ರತಿ ಹೆಚ್ಚಿನವು ಕುರುಬ ಸಮುದಾಯಕ್ಕೆ ಸೇರಿರುವ ಸಂಘ-ಸಂಸ್ಥೆಗಳಿಗೆ ಸಿಕ್ಕಿವೆ ಎಂಬ ವಿವಾದ ಕೇಳಿಬಂದಿದ್ದು, ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಸಮುದಾಯದ ವಿರುದ್ಧ ಉದ್ದೇಶಪೂರ್ವಕ ತಾರತಮ್ಯ ಮಾಡಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ವಿವಿಧ ಹಿಂದುಳಿದ ವರ್ಗಗಳ ಸಂಘಟನೆಗಳು ಮತ್ತು ಸಂಘಗಳ ಮನವಿಗಳನ್ನು ಪರಿಶೀಲಿಸಿ, ಸುಮಾರು 155 ಸಂಘ-ಸಂಸ್ಥೆಗಳಿಗೆ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕಾಗಿ 71.85 ಕೋಟಿ ರೂ. ವೆಚ್ಚದ ಪ್ರಾಥಮಿಕ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ. ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿವಿಧ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳು ನೀಡಿರುವ ಮನವಿಗಳನ್ನು ಪರಿಶೀಲಿಸಿ ಸುಮಾರು 155 ಹಿಂದುಳಿದ ವರ್ಗಗಳ ಸಂಘ - ಸಂಸ್ಥೆಗಳಿಗೆ ರೂ.71.85 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಪೂರ್ವಭಾವಿ ಮಂಜೂರಾತಿ ನೀಡಿದೆ. ಈ ಅದೇಶವು ಅನುದಾನದ ಬಿಡುಗಡೆಯ ಆದೇಶ ಅಲ್ಲ. ಅನುದಾನ ಬಿಡುಗಡೆಗೆ ಸಂಘ ಸಂಸ್ಥೆಗಳು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮುಖಾಂತರ ಜಮೀನು /ನಿವೇಶನ ಅವರ ಹೆಸರಿನಲ್ಲಿ ಇರುವ ಬಗ್ಗೆ ಸ್ಥಳೀಯ ಪುರಸಭೆ / ಪಂಚಾಯತಿಯಿಂದ ಕಟ್ಟಡ ಲೈಸೆನ್ಸ್, ಸಂಘ ಸಂಸ್ಥೆಯು 3 ವರ್ಷದ ಅಡಿಕೆ ವರದಿ ಇತ್ಯಾದಿ ದಾಖಲಾತಿಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಕಳುಹಿಸಬೇಕಾಗುತ್ತದೆ.



ಅನುದಾನವನ್ನು ಮಂಜೂರು

ಇದು ನಿರಂತರವಾಗಿ ನಡೆಯುತ್ತಿರುವ ಪ್ರಕ್ರಿಯೆಯಾಗಿದೆ. ಈ ರೀತಿ ಅನುದಾನವನ್ನು ಬಿಡುಗಡೆ ಮಾಡುವಾಗ ಸರ್ಕಾರದ ಆದೇಶಕ್ಕೆ ಪ್ರವರ್ಗ 1 ಮತ್ತು ಪ್ರವರ್ಗ 2 ನಲ್ಲಿ ಬರುವ ಜಾತಿಗಳಿಗೆ ಶೇ.70 ರಷ್ಟು ಮತ್ತು ಪ್ರವರ್ಗ 3 ಮತ್ತು 3ನೇ ಬರುವ ಜಾತಿಗಳಿಗೆ ಶೇ.30 ರಷ್ಟು ಅನುದಾನವನ್ನು ಮಂಜೂರು ಮಾಡಲಾಗುವುದು. ಪ್ರವರ್ಗ 1 ಮತ್ತು 2 ಹೆಚ್ಚಿನ ಸಂಖ್ಯೆಯಲ್ಲಿ ಜಾತಿಗಳು ಇರುವ ಕಾರಣಕ್ಕಾಗಿ ಕೆಲವು ಸಮುದಾಯಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದೇನು ಫಲಾನುಭವಿಗಳ ಅಂತಿಮ ಪಟ್ಟಿ ಅಲ್ಲ. ಬೇರೆ ಬೇರೆ ಹಿಂದುಳಿದ ಜಾತಿಗಳು ನೀಡಿರುವ ಮನವಿಗಳನ್ನು ಕೂಡಾ ಪರಿಶೀಲಿಸಿ, ಅವುಗಳಿಗೆ ಮುಂದಿನ ದಿನಗಳಲ್ಲಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಇಲಾಖೆಗೆ ಸಲ್ಲಿಸಲಾಗಿರುವ ಮನವಿಗಳಲ್ಲಿ ಕುರುಬ ಸಮುದಾಯಕ್ಕೆ ಸೇರಿರುವ ಮನವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರಣಕ್ಕೆ ಆ ಸಮುದಾಯಕ್ಕೆ ಹೆಚ್ಚಿನ ಅನುದಾನ ಸಂದಾಯವಾಗಿದೆಯೇ ಹೊರತು ಉದ್ದೇಶಪೂರ್ವಕವಾಗಿ ಯಾವುದೇ ಬಗೆಯ ತಾರತಮ್ಯ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ

ಅನುದಾನ ಬಿಡುಗಡೆ ಮಾಡಲು ಸರ್ಕಾರದಿಂದ ಮಾರ್ಗ ಸೂಚನೆಗಳನ್ನು ಹೊರಡಿಸಲಾಗಿದೆ. ಈ ಮಾರ್ಗ ಸೂಚನೆಗಳ ಅನುಸಾರ ಅನುದಾನವನ್ನು 3 ಹಂತದಲ್ಲಿ ಪ್ರಗತಿಯನ್ನು ಪರಿಶೀಲನೆ ಮಾಡಿ ಅನುದಾನ ಬಿಡುಗಡೆ ಮಾಡಲಾಗುವುದು. ಕಾಮಗಾರಿಯ ಪ್ರಗತಿಯನ್ನು ಪ್ರತಿವರ್ಷ ಪರಿಶೀಲಿಸಿ ಅದರ ಆಧಾರದಲ್ಲಿ ಮಂಜೂರಾಗಿರುವ ಹಣವನ್ನು ಬಿಡುಗಡೆ ಮಾಡಲಾಗುವುದು.

ಸಿದ್ಧಿ ಸಪ್ತಮಿ ಪೂರ್ವ ಭಾವಿ ಆದೇಶ ಕುರುಬ ಜನಾಂಗದ ಜೊತೆಗೆ ಮಡಿವಾಳ, ಲಿಂಗಾಯತ, ಒಕ್ಕಲಿಗ, ಬೆತ್ವ, ಬಲಿಜ, ಗೊಲ್ಲ, ಚೆಟ್ಟಿ, ಕುಂಬಾರ, ಅರಸ, ಹೆಳವ, ಸವಿತಾ ಸಮಾಜ, ಉಪ್ಪಾರ, ಗಾಣಿಗ, ಕುರುಹಿನ ಶೆಟ್ಟಿ, ಹಾಲ್ಕಿ, ರೆಡ್ಡಿ ಈ ಜನಾಂಗದವರ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ಕಟ್ಟಡಗಳ ನಿರ್ಮಾಣಕ್ಕೆ ಪೂರ್ವಭಾವಿ ಆದೇಶವನ್ನು ಹೊರಡಿಸಲಾಗಿದೆ.

ಮಹದೇವಪ್ಪನವರೇ ಅಹಿಂದದ ನಾಯಕತ್ವ ವಹಿಸಲು ಪರಿಶಿಷ್ಟ ಸಮುದಾಯಗಳ ಆಗ್ರಹ

• ಉದಯವಾಹಿನಿ, ಬೆಂಗಳೂರು

ಕರ್ನಾಟಕ ರಾಜ್ಯ ದಲಿತ ಸಂಘಟನೆಗಳ ಒಕ್ಕೂಟವು ನಗರದ ಪ್ಲೀಡೆಂ ಪಾರ್ಟಿನಲ್ಲಿ ಡಾ.ಹೆಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಹಾಗೂ ಅತ್ಯಂತ ಮಹತ್ವವು ಹೊರತರಬೇಕೆಂದು ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವ ಮೂಲಕ ಪರಿಶಿಷ್ಟ ಸಮುದಾಯಗಳ ಹಕ್ಕುಗಳನ್ನು ರಕ್ಷಿಸಿ ಮಾಡಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಹಿಂದುಳಿದ ವರ್ಗಗಳ ನಾಯಕತ್ವವು ಬುಗೊಳವುವುದಕ್ಕೆ ಡಾ.ಹೆಚ್.ಸಿ.ಮಹದೇವಪ್ಪನವರು ಸಾಕಷ್ಟು ಶ್ರಮಿಸಿದ್ದು ಅದಕ್ಕಾಗಿ ಪರಿಶಿಷ್ಟ ಸಮುದಾಯಗಳನ್ನು ಬುಗೊಡಿಸುವ ಕೆಲಸವನ್ನು ಸಮರ್ಥವಾಗಿ ಮಾಡಿದ್ದಾರೆ. ತಮ್ಮ 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಯಾವುದೇ

ಕಪ್ಪು ಚುಕ್ಕೆ ಇಲ್ಲದ ವ್ಯಕ್ತಿತ್ವ ಹೊಂದಿರುವ ಮಹದೇವಪ್ಪನವರು ತಮಗೆ ಅಧಿಕಾರ ಸಿಕ್ಕಾಗಲೆಲ್ಲಾ ಜಾತಿ ಭೇದದ ಬೇಧವೇನೆಂದೇ ಎಲ್ಲರಿಗೂ ಅನುಕೂಲ ಮಾಡುವ ಕೆಲಸವನ್ನು ಮಾಡಿದ್ದಾರೆ. ಹತ್ತು ವಲವು ವಿಷಯಾಧಾರಿತ ಹೋರಾಟಗಳಲ್ಲಿ ದಲಿತ ಸಂಘಟನೆಗಳ ಬೆನ್ನಲುಬಾಗಿ ನಿಂತಿರುವ ಮಹದೇವಪ್ಪನವರು, ಈ ರಾಜ್ಯದಲ್ಲಿ ಅಂಜೇಡ್ಡರ್ ವಾದವನ್ನು ಗಟ್ಟಿಯಾಗಿ ಬೇರೂರಿಸುವ ಪ್ರಯತ್ನ ಮಾಡುತ್ತಿರುವ ನಾಯಕ ಅವರಾಗಿದ್ದು ಅವರೇ ಅಹಿಂದ ಸಂಘಟನೆಯ ನೇತೃತ್ವ ವಹಿಸಿಕೊಳ್ಳಲಿ ಎಂದು ತಿಳಿಸಿದರು. ಇನ್ನು ಅಂಜೇಡ್ಡರ್ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿರುವ ಪರಿಶಿಷ್ಟ ಬಲಗೈ ಸಮುದಾಯವು ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದು ಇದನ್ನು

ಕಾಂಗ್ರೆಸ್ ಪಕ್ಷಕ್ಕೆ ಸರಿಯಾಗಿ ಗಮನಿಸಬೇಕು. ನಮಗಿಲ್ಲ ನಿಜಕ್ಕೂ ಬೇಸರ ಕಾಂಗ್ರೆಸ್ ಸರ್ಕಾರದಲ್ಲಿ ಎರಡು ಅವಧಿಗೆ ಸಚಿವನಾಗಿದ್ದ ಮಹದೇವಪ್ಪನವರು ಮೊದಲ ಅವಧಿಯಲ್ಲಿ ಖಾತಿಯ ಸಚಿವನಾಗಿ ಸುಮಾರು 30 ಸಾವಿರ ಕಿಲೋಮೀಟರ್ ರಸ್ತೆಗಳು ಮತ್ತು ಬೃಹತ್ ಪ್ರಮಾಣದ ಮೂಲ ಸೌಕರ್ಯದ ಅಭಿವೃದ್ಧಿಯನ್ನು ಮಾಡಿದ್ದರು. ಇವರ ಕೆಲಸಕ್ಕೆ ವಿಶ್ವಾಸ್ಯತೆ ನವರೇ ಮೆಚ್ಚಿಗೆ ಪತ್ರಪಡಿಸಿ, ವಿಪಕ್ಷದವರೇ ಕರೆದು ಸನ್ಮಾನ ಮಾಡಿದ್ದರೂ ಕೂಡಾ ಕಾಂಗ್ರೆಸ್ ಪಕ್ಷವು ಅವರನ್ನು ನಡೆಸಿಕೊಂಡ ರೀತಿಗೆ ನಮಗಿಲ್ಲ ನಿಜಕ್ಕೂ ಬೇಸರವಾಗಿದೆ ಎಂದು ಸಂಘಟನೆಗಳು ತಿಳಿಸಿದವು.

ಕೂಲಿ ಹಂಚಿಕೆ ಅನುಪಾತವನ್ನು 80:20ಕ್ಕೆ ಹೆಚ್ಚಿಸಿ: ಕೇಂದ್ರಕ್ಕೆ ಸಚಿವ ಈಶ್ವರ್ ಖಂಡ್ರೆ ಒತ್ತಾಯ

• ಉದಯವಾಹಿನಿ, ಬೆಂಗಳೂರು

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು ಹೊಸವಾಗಿ ಜಾರಿಯಾಗಿರುವ ವಿಕಸಿತ ಭಾರತ ಗ್ರಾಮ ಜೀವನ ಮಿಷನ್ ಯೋಜನೆಯಡಿ ಕೂಲಿ ವೆಚ್ಚದ ಹಂಚಿಕೆ ಅನುಪಾತವನ್ನು ಕನಿಷ್ಠ 80:20ಕ್ಕೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಪ್ರಸ್ತುತ ಕೇಂದ್ರವು 60:40 ಅನುಪಾತವನ್ನು ಪ್ರಸ್ತಾಪಿಸಿದ್ದು ಇದು ರಾಜ್ಯ ಸರ್ಕಾರಗಳ ಮೇಲೆ ಹೆಚ್ಚುವು ಅರ್ಥಿಕ ಹೊರೆ ಉಂಟುಮಾಡಲಿದೆ ಎಂದು ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಖಂಡ್ರೆ, 2006ರಲ್ಲಿ ಯುಪಿಎ ಸರ್ಕಾರಿ ತಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ ಯೋಜನೆಯಡಿ ಕೂಲಿ ವೆಚ್ಚದ ಶೇ.90ರಷ್ಟನ್ನು ಕೇಂದ್ರ ಸರ್ಕಾರವೇ ಭರಿಸುತ್ತಿತ್ತು ಮತ್ತು ರಾಜ್ಯಗಳ ಪಾಲು ಕೇವಲ ಶೇ.10ರಷ್ಟಿತ್ತು. ಆದರೆ ಜುಲೈ 1ರಿಂದ ಜಾರಿಯಾಗಿರುವ ಹೊಸ ವಿವಿಜಿಎಂ ಯೋಜನೆಯಲ್ಲಿ ಕೇಂದ್ರವು 60:40 ಅನುಪಾತವನ್ನು ಪ್ರಸ್ತಾಪಿಸುವುದು ರಾಜ್ಯಗಳ ಮೇಲೆ ಹೆಚ್ಚುವು ಹೊರೆ ಉಂಟುಮಾಡಲಿದೆ ಎಂದು ಹೇಳಿದರು. ಕೇಂದ್ರ ಸರ್ಕಾರವು ಹಿಂದಿನ 90:10 ಅನುಪಾತವನ್ನೇ ಮುಂದುವರಿಸಬೇಕು. ಇಲ್ಲವಾದರೆ ಕನಿಷ್ಠ 80:20 ಅನುಪಾತವನ್ನು ಜಾರಿಗೆ ತರಬೇಕು ಎಂದು ಖಂಡ್ರೆ

ವಿವಾದದ ಮಧ್ಯೆ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ!

• ಉದಯವಾಹಿನಿ, ಬೆಂಗಳೂರು

ವಿವಾದದ ನಡುವೆ ಬಿಡಲಿ ಚೌನಿ ಶಿವ್ ಯೋಜನೆಯ ಭೂ ಸ್ವಾಧೀನಕ್ಕೆ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಯೋಜನೆಯ ಮೊದಲ ಹಂತದಲ್ಲಿ 500 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರಕ್ಕೆ ಮನವಿ ಆಗಿತ್ತು. ಮೊದಲ ಹಂತದ ಭೂ ಸ್ವಾಧೀನ ರಾಮನಗರ ಹಾಗೂ ಹಾರೋಡ್‌ನಲ್ಲಿ ಕಲ್ಯಾಣ ಮತ್ತು ಯು.ನಿ.ನಡೆಯಲಿದೆ. ಯೋಜನೆಯ ವ್ಯಾಪ್ತಿಯು 9 ಕಂದಾಯ ಗ್ರಾಮಗಳ ವ್ಯತಿ ಪ್ರಾರಂಭಿಕವಾಗಿ 3 ಗ್ರಾಮಗಳ 518 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟ ಮಾಡಿದೆ. ಬಿಡಲಿ ಹೋಬಳಿಯ ಕೆಂಪಯ್ಯನವಾಳ, ಮಂಡಲಕ್ಕೆ ಹಾಗೂ ವಡೇರಳ್ಳಿ ಗ್ರಾಮದ ಸುಮಾರು 754 ರೈತರ ಜಮೀನುಗಳ ಭೂಸ್ವಾಧೀನಕ್ಕೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಬಿಡಲಿ ಚೌನಿ ಶಿವ್

ವ್ಯವಸ್ಥೆಯನ್ನೂ ಸರ್ಕಾರ ಸೂಚಿಸಿದೆ. ಅಂದರೆ, ರೈತರು ಹಣ ಅಥವಾ ಅಭಿವೃದ್ಧಿಪಡಿಸಿದ ಭೂಮಿ ಈ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬಹುದಾದ ಸಾಧ್ಯತೆ ಇದೆ. ರೈತರಿಗೆ ತಮ್ಮ ಭೂಮಿಗೆ ಸಂಬಂಧಿಸಿದ ಎಲ್ಲಾ ಸೂಕ್ತ ದಾಖಲೆಗಳನ್ನು ಸಲ್ಲಿಸಿ, ನಿರೀಕ್ಷಿಸುವುದರಲ್ಲಿ ಪರಿಹಾರವನ್ನು ಪಡೆಯಲು ಸೂಚಿಸಲಾಗಿದೆ. ಬಿಡಲಿ ಚೌನಿ ಶಿವ್ ಯೋಜನೆ ಮೂಲಕ ಲಾಟಿ ಮಾಡಲು ಹೊರಟಿದೆ ಉದ್ದೇಶಿತ ಬಿಡಲಿ ಚೌನಿ ಶಿವ್ ಯೋಜನೆಗೆ ರೈತರಿಂದ ವಿರೋಧ ವ್ಯಕ್ತವಾಗಿದೆ. ತಮ್ಮ ಕೃಷಿಭೂಮಿಯನ್ನು ಕಳೆದುಕೊಳ್ಳಬಹುದು, ಜೀವನೋಪಾಯ ಹಾನಿಯಾಗಬಹುದು ಎಂಬ ಕಾರಣಕ್ಕೆ ರೈತರು ಹಲವು ಬಾರಿ ಪ್ರತಿಭಟನೆ ನಡೆಸಿದ್ದಾರೆ. ಈ ಪರಿಸ್ಥಿತಿಯಲ್ಲಿಯೇ ಸರ್ಕಾರವು ಇಲಾಖೆ ಅಂತಿಮ ಅಧಿಸೂಚನೆ ಹೊರಡಿಸುವುದು ಗಮನಾರ್ಹವಾಗಿದೆ.


ಬೆಂಗಳೂರು- ತುಮಕೂರು ಯೋಜನೆ: ಮತ್ತೆ ಮುನ್ನಲೆಗೆ ಬಂದ ಮೆಟ್ರೋ ವಿಸ್ತರಣೆ ಚರ್ಚೆ

• ಉದಯವಾಹಿನಿ, ಬೆಂಗಳೂರು

ಬೆಂಗಳೂರು ಮತ್ತು ತುಮಕೂರು ನಡುವೆ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ ಪರಿಚಯಿಸುವ ರಾಜ್ಯ ಸರ್ಕಾರದ ಪ್ರಸ್ತಾವನೆಯು ತುಮಕೂರು ನಗರಕ್ಕೆ ಯೋಜಿತ ಮೆಟ್ರೋ ವಿಸ್ತರಣೆಯ ಕುರಿತು ಚರ್ಚೆಯನ್ನು ಮತ್ತೆ ಹುಟ್ಟುಹಾಕಿದೆ. ದೀರ್ಘ ಅಂತರ-ನಗರ ಪ್ರಯಾಣಕ್ಕೆ ಹೆಚ್ಚು ಸೂಕ್ತವಾಗಿದೆ ಎಂದು ಮೊಬಲಿಟಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಮೆಟ್ರೋ ಕಾರಿಡಾರ್ ವಿಸ್ತರಿಸುವುದಕ್ಕಿಂತ ಇದು ಹೆಚ್ಚು ಪರಿಣಾಮಕಾರಿ ಪರಿಹಾರವಾಗಿದೆ ಎಂದು ಈ ಹಿಂದೆ ಹೇಳಲಾಗಿತ್ತು. ಸುತ್ತಿನ ಸಾರಿಗೆ ಪ್ರಯೋಗಾಲಯದ ಸಂಶೋಧಕ ಅಶ್ವತ್ಥ ವರ್ಮಾ, ವಿವಿಧ ಸಂದರ್ಭಗಳಲ್ಲಿ ಸರಿಯಾದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಅತ್ಯಂತ ಮಗ್ಗೊಳಿಸುವುದು ಪ್ರಮುಖವಾಗಿದೆ. ಅನೇಕ ನಿಲ್ದಾಣಗಳ ಪ್ರವೇಶದ ಅಗತ್ಯವಿರುವ ನಗರ ಕಾರಿಡಾರ್‌ಗಳಿಗೆ ಮೆಟ್ರೋ ಅತ್ಯಂತ ಮುಖ್ಯವಾಗಿದ್ದರೂ, ಬೆಂಗಳೂರಿನಿಂದ ತುಮಕೂರಿನವರೆಗೆ ಉದ್ದವಾದ ಕಾರಿಡಾರ್ ಹೆಚ್ಚು ಸೂಕ್ತವಾಗಿದೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆಸರು ಪ್ರಸ್ತಾಪ ಆದ ಕೂಡಲೇ ಎಲ್ಲರೂ ಕಿವಿಮರೆದ ಅಲ್ಲ. ಕ್ಷಿಪ್ರ ಸಾರಿಗೆ ಸಂಭವಿಸಿದಂತೆ ನ್ಯಾಯಾಲಯ ಎನ್‌ಎಂ ಟಿ ಮುಖ್ಯಸ್ಥರ ಬಳಿ ಮಾಹಿತಿ ಕೇಳಿದೆ. ಅವರು ಉತ್ತರ ನೀಡಲಿ. ಮೊದಲು ನ್ಯಾಯಾಲಯಕ್ಕೆ ಉತ್ತರ ಕೊಡಬೇಕು. ಹಾಗಾಗಿ ನಾವು ಮಾಧ್ಯಮದಲ್ಲಿ ಬಂದು ಚರ್ಚೆ ಮಾಡುತ್ತೇವೆ ಅಗೋರಿಲ್ಲ ಎಂದರು. - ಪ್ರ

• ಉದಯವಾಹಿನಿ, ಚಿಕ್ಕ ಬಳ್ಳಾಪುರ
ಮಿದುತ್ ಖಾಸಗೀಕರಣ ಮಾಡುವುದು ಎಂದರೆ ಸಾಮಾಜಿಕ ನ್ಯಾಯದ ಹರಣ ಮಾಡಿದಂತೆ. ಇದು ನೂರಾರು ವರ್ಷಗಳಿಂದ ಜನ ಸೇವೆಯಲ್ಲಿ ತೊಡಗಿದ್ದ ಸೇವಾ ವಲಯವನ್ನು ಇಲ್ಲವಾಗಿಸುವ ವ್ಯವಸ್ಥಿತ ಹುನ್ನಾರವಾಗಿದೆ.



ಈ ವೇಳೆ ಪ್ರತಿಭಟಿಸಿ ನಿರತರನ್ನು ಉದ್ದೇಶಿಸಿ ಮಾತನಾಡಿದ ಸಹಾಯಕ ಕಾರ್ಯ ನಿರ್ವಹಣಾ ಇಂಜಿನಿಯರ್ ವೇಣುಗೋಪಾಲ್ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ 1902ರಲ್ಲಿ ತಿವನಸಮುದ್ರದಲ್ಲಿ ಮಿದುತ್ ಕೆಲಸ ಹಿಡಿದಿರುವ ಮೊದಲಾಗಿ ಇಲ್ಲಿಯ ವರೆಗೆ ಬೆಸ್ಯಾ ನೌಕರರು ಈ ಕ್ಷೇತ್ರದಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಜನಸಂಖ್ಯೆ ಬೆಳೆದಂತೆ ನಾಗರಿಕರ ಬೇಡಿಕೆಗಳನ್ನು ಅರ್ಥಪೂರ್ವಕವಾಗಿ ಪರಿಹರಿಸುವ ಮೂಲಕ ಬೆಸ್ಯಾ ನೌಕರರ ಅಭಿವೃದ್ಧಿ ಅಗತ್ಯವಿದೆ. ಇಂತಹ ಬಲಿಷ್ಠ ಕ್ಷೇತ್ರವನ್ನು ನಷ್ಟದ ನಷ್ಟವಿಲ್ಲದಂತೆ ಖಾಸಗೀಕರಣ ಮಾಡಲು ಹೊರಟಿರುವುದು ಸರಿಯಲ್ಲ ಎಂದು ದೂರಿದರು. ಮಿದುತ್ ಕಾರ್ಯ ನಿರ್ವಹಣಾ ಇಂಜಿನಿಯರ್ ವೇಣುಗೋಪಾಲ್ ಅಭಿಪ್ರಾಯ ಸ್ಪಷ್ಟವಾಗಿ ನಿರೂಪಿಸಿ ತಲೆಯೆತ್ತಲಿ. ಸರ್ಕಾರದಿಂದ ಬರುವ

ಯಾವುದೂ ಸರಿಯಿಲ್ಲ. ಉಚಿತ ಯೋಜನೆಗಳು ಹೆಚ್ಚಿರುವುದಿಲ್ಲ. ವಿಶೇಷವಾಗಿ ರೈತರು ದಿನದಿಂದಲೂ ಪಾಲಿಗೆ ಮರಣಶಾಸನವಾಗಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಸರ್ಕಾರ ಖಾಸಗಿ ವಿತರಣೆಗೆ ಅವಕಾಶ ಮಾಡಿಕೊಡಬಾರದು ಎಂದು ತಮ್ಮ ಅಸಮಾಧಾನ ಹೊರ ಹಾಕಿದರು. ಕೇಂದ್ರ ಸರ್ಕಾರ 2020ರಲ್ಲಿ ಬೆಸ್ಯಾ, ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ 3 ಘಾಟೆಗಳನ್ನು ಖಾಸಗೀಕರಣ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದ ಮುಂದಿಟ್ಟಿತ್ತು. ಆದರೆ ಕರ್ನಾಟಕ ಸರ್ಕಾರ ರಾಜ್ಯದ ಘಾಟೆಗಳಿಗೆ ಅರ್ಜಿ ಕೇಳಿ ಸದ್ಯಕ್ಕೆ ಧರ್ಮದಿಂದ ಈಗ ಖಾಸಗೀಕರಣದ ಅಗತ್ಯವಿಲ್ಲ ಎಂದು ತಿಳಿಸಿತ್ತು. ಆದರೆ 2003ರ ಮಿದುತ್ ಕಾರ್ಯ ನಿರ್ವಹಣಾ ಇಂಜಿನಿಯರ್ ವೇಣುಗೋಪಾಲ್ ಅಭಿಪ್ರಾಯ ಸ್ಪಷ್ಟವಾಗಿ ನಿರೂಪಿಸಿ ತಲೆಯೆತ್ತಲಿ. ಸರ್ಕಾರದಿಂದ ಬರುವ

ಅಭಿವೃದ್ಧಿಯೇ ಮೂಲಮಂತ್ರ



• ಉದಯವಾಹಿನಿ ಚಿತ್ರ
• ಉದಯವಾಹಿನಿ, ಗುಂಡ್ಲುಪೇಟೆ
ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೂಲಮಂತ್ರವಾಗಿದ್ದು ಸರ್ವತೋಮುಖ ಪ್ರಗತಿಗೆ ಇಂದಿಗೂ ಹೆಜ್ಜೆ ಹಾಕಿದ್ದೇನೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು. ಕ್ಷೇತ್ರದ ಹಲವು ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಬಾರದ ಮಳೆ: ಬತ್ತದ ಕಬಿನಿ ಜಲಾಶಯ

ಎಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ

ಜಲಾಶಯದಲ್ಲಿ ಕಳೆದ ಬಾರಿ ಇದೇ ಸಮಯದಲ್ಲಿ 15.89 ಟಿಎಂಎ ಅಡಿ ನೀರಿನಿಂದ. ಆದರೆ, ಈ ಬಾರಿ ಕೇವಲ 4.68 ಟಿಎಂಎ ಅಡಿ ಇಳಿದಿದೆ. ಜಲಾಶಯಕ್ಕೆ ನೀರಿನ ಒಳಹರಿವು ತುಂಬಾ ಕಡಿಮೆ. ಜಲಾಶಯವು ಗರಿಷ್ಠ 19.52 ಟಿಎಂಎ ಅಡಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿದೆ. ಆದರೆ, ಈಗ ಕೇವಲ 4 ಟಿಎಂಎ ಅಡಿ ಇಳಿದಿದೆ. ಕಾರ್ಯಪಾಲಕ ಇಂಜಿನಿಯರ್ ವಿಶ್ವನಾಥ್

ನೀರಿನ ಅಭಾವ ಎದುರು

ಕಬಿನಿ ಜಲಾಶಯದ ನೀರನ್ನು ಆವಲಂಬಿಸಿರುವ ನಾಗರಹೋಳೆ, ಬಂಜಿಪುರ ರಾಷ್ಟ್ರೀಯ ಉದ್ಯಾನಗಳ ವನ್ಯಜೀವಿಗಳ ಹಾಗೂ ಈ ಭಾಗದ ಗ್ರಾಮಗಳ ವನ್ಯಜೀವಿಗಳ ಮೇಲೂ ಪರಿಣಾಮ ಬೀರುತ್ತದೆ. ಅಲ್ಲದೆ, ಕೃಷಿ ಚಟುವಟಿಕೆ ಮೇಲೂ ಪರಿಣಾಮ ಬೀರಿದೆ.

ಜಲಾಶಯಕ್ಕೆ ನೀರಿನ ಒಳಹರಿವು ಇಲ್ಲ

ಕಬಿನಿ ಜಲಾಶಯವು ಪ್ರತಿ ವರ್ಷ ಮೇ ಅಥವಾ ಜೂನ್ ತಿಂಗಳಲ್ಲಿ ಭರ್ತಿ ಆಗುತ್ತಿತ್ತು. ಕಳೆದ ಸಾಲಿನಲ್ಲಿ ಮೇ ತಿಂಗಳಿನಲ್ಲೇ ಭರ್ತಿ ಆಗಿತ್ತು. ಈ ವರ್ಷ ಜೂನ್ ಎರಡನೇ ವಾರಕ್ಕೆ ಕಾಲಿಟ್ಟರೂ ಜಲಾಶಯಕ್ಕೆ ನೀರಿನ ಒಳಹರಿವು ಇಲ್ಲ. ಸದ್ಯ ಸಂಗ್ರಹವಿರುವ ನೀರಿನ ಮಟ್ಟದಲ್ಲೂ ದಿನದಿಂದ ದಿನಕ್ಕೆ ಭಾರಿ ಇಳಿಕೆ ಕಾಣುತ್ತಿದೆ. ಸದ್ಯ ಜಲಾಶಯ ಬರಿದಾದ ಸ್ಥಿತಿಯಲ್ಲಿದೆ.



• ಉದಯವಾಹಿನಿ, ಎಚ್.ಡಿ.ಕೋಟೆ
ಎಲ್ ನೋಡ ಪರಿಣಾಮದಿಂದಾಗಿ ಈ ವರ್ಷ ಮುಂಗಾರು ಮಳೆ ವಾಡಿಕೆಗಿಂತ ತುಂಬಾ ಕಡಿಮೆಯಾಗಿದೆ. ರಾಜ್ಯದಲ್ಲೇ ಮೊದಲು ಭರ್ತಿಯಾಗುತ್ತಿದ್ದ, ತಾಲ್ಲೂಕಿನ ಕಬಿನಿ ಜಲಾಶಯ ಬರಿದಾಗಿದೆ. ಜನ, ಜಾನುವಾರುಗಳಿಗೆ ಸಂಕಷ್ಟವಾಗಿದೆ. ಮಳೆಯ ಅಭಾವ ಹಾಗೂ ಬಿಸಿಲಿನ ತಾಪಕ್ಕೆ ತಾಲ್ಲೂಕಿನ ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ತೀವ್ರ ಕುಸಿತವಾಗಿದೆ. ಜನ, ಜಾನುವಾರುಗಳಿಗೆ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಗೋಚರಿಸಿದೆ. ಜಲಾಶಯ ಬರಿದಾಗಿರುವುದು ಕಬಿನಿ ವ್ಯಾಪ್ತಿಯಲ್ಲಿ ವನ್ಯಜೀವಿಗಳ ಮೇಲೂ ಪರಿಣಾಮ ಬೀರುವ ಅತಂಕ ತಲೆದೋರಿದೆ.

ಕೇರಳದಲ್ಲಿ ಮುಂಗಾರು ಮಳೆ ಸಂಯಾಗಿ ಆಗಿರುವುದು ಮತ್ತು ಎಲ್ ನೋಡ ಪರಿಣಾಮದಿಂದ ಮನ್ಸೂನ್ ಮಾರುತಗಳು ಕೈ ಹೊಟ್ಟಿರುವುದು ಈ ಭಾಗದ ಪ್ರಮುಖ ಜಲಾಶಯಗಳು ಭಂಗಗುಡುವಂತೆ ಮಾಡಿದೆ. ತಾಲ್ಲೂಕಿನಲ್ಲಿ ಕಬಿನಿ, ನುಗು, ತಾರಕ, ಹೆಚ್ಚು ಜಲಾಶಯಗಳು ಇದ್ದರೂ ಬಹುತೇಕ ರೈತರು ನೀರಾವರಿಗೆ ಕೆಲಕಟ್ಟಿಗಳ ನೀರನ್ನು ಅವಲಂಬಿಸಿದ್ದಾರೆ. ಈ ಬಾರಿ ಅತಿ ಹೆಚ್ಚಾಗಿ ಬಿಸಿಲು ಇದ್ದುದರಿಂದ ಕೆಲಕಟ್ಟಿಗಳು ಬರಿದಾಗಿವೆ. ಇದರಿಂದ ರೈತರು ತುಂಬಾ ಸಮಸ್ಯೆ ಎದುರಿಸುತ್ತಿದ್ದಾರೆ. ಮೀನುಗಾರಿಕೆ ಮೇಲೂ ಪರಿಣಾಮ ಬೀರಿದೆ.

ಕುಡಿಯುವ ನೀರಿಗೂ ತತ್ಕಾರ...?
ಮುಂಗಾರು ಚುರುಕು ಪಡೆಯದಿದ್ದರೆ, ಕಬಿನಿ ಸೇರಿ ಈ ಭಾಗದ ಜಲಾಶಯಗಳು, ಕೆಲಕಟ್ಟಿಗಳು ಬರಿದಾದ ಸ್ಥಿತಿಯಲ್ಲಿ ಉಳಿದರೆ, ಮೈಸೂರು, ಬೆಂಗಳೂರು, ಎಚ್.ಡಿ. ಕೋಟೆ, ಸರಗೂರು ಸೇರಿ ಇನ್ನಿತರ ನಗರ ಮತ್ತು ಗ್ರಾಮಗಳ ಕುಡಿಯುವ ನೀರಿಗೂ ಸಮಸ್ಯೆ ತಲೆದೋರುತ್ತದೆ. ಈ ಬಾರಿ ಮುಂಗಾರು ಮಳೆಯು ತುಂಬಾ ನಿರಾಸರವಾಗಿ ಪ್ರಾರಂಭವಾಗಿದೆ. ಆದರೆ ಸರಿಯಾಗಿ ಮಳೆಯಾಗುತ್ತಿಲ್ಲ. ಮುಂಗಾರು ಅವಧಿಯಲ್ಲಿ ತಾಲ್ಲೂಕಿನ ಬಹುತೇಕ ಕೆಲಕಟ್ಟಿಗಳು ನೀರಿಲ್ಲದೆ ಬಿಟ್ಟು ಹೋಗಿವೆ. ತಾಲ್ಲೂಕಿನ ಕೆಲವು ಭಾಗಗಳಲ್ಲಿ ಸರಿಯಾಗಿ ಮಳೆಯಾಗದೆ, ರೈತರು ಬಿತ್ತನೆ ಮಾಡಿಲ್ಲ, ಮಳೆಗಾಗಿ ಕಾಯುತ್ತಿದ್ದಾರೆ.

ರೈತರಿಗೆ ಪರಿಹಾರ ನೀಡಲು ವಿಳಂಬ ಕಾವೇರಿ ನೀರಾವರಿ ನಿಗಮದ ಕಚೇರಿ ಜಪ್ತಿ

ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡಲು ನಿರ್ಲಕ್ಷ್ಯ ಹಾಗೂ ಉದಾಘೋಷ ತೋರಿದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ನ್ಯಾಯಾಲಯ ಹೊರತೆ ನೀಡಿದೆ. ಕೋರ್ಟ್ ಆದೇಶದ ಜೊತೆಯಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ಕಚೇರಿಯನ್ನು ಇಂದು ಜಪ್ತಿ ಮಾಡಲಾಗಿದೆ. ಕೆ.ಆರ್ ಪೇಟೆ ತಾಲ್ಲೂಕಿನ ಹೊಸಹೊಳೆಯ ಮೇಲ್ಮಾಲು ನಿರ್ಮಾಣಕ್ಕಾಗಿ ತಾಲ್ಲೂಕಿನ 40 ಕ್ಷೇತ್ರ ರೈತರು ತಮ್ಮ ಫಲವತ್ತಾದ ಭೂಮಿಯನ್ನು ಸರ್ಕಾರಕ್ಕೆ ನೀಡಿದ್ದರು. ಭೂಮಿ ಕಳೆದುಕೊಂಡು ವರ್ಷಗಳ ಕಳೆದರೂ ರೈತರಿಗೆ

ರೈತರಿಗೆ ಪರಿಹಾರ ನೀಡಲು ವಿಳಂಬ ಕಾವೇರಿ ನೀರಾವರಿ ನಿಗಮದ ಕಚೇರಿ ಜಪ್ತಿ

ಸಿಗಬೇಕಾದ ನ್ಯಾಯಸಮ್ಮತ ಪರಿಹಾರ ನೀಡಲು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸಹಾಯಿಸುತ್ತಿದ್ದರು. ರೈತರು ಹಲವು ಬಾರಿ ಕೇರಿಗೆ ಅಲೆದು, ಮನವಿ ಸಲ್ಲಿಸಿದರೂ ಅಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದರು. ಅಧಿಕಾರಿಗಳ ನಿರತರ ಉದಾಘೋಷ ಧೋರಣೆಯಿಂದ ಬೇಸತ್ತು ರೈತರು ನ್ಯಾಯಕ್ಕಾಗಿ ಕೆ.ಆರ್ ಪೇಟೆ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ರೈತರಿಗೆ ತಕ್ಷಣ

ಪರಿಹಾರ ನೀಡುವಂತೆ ಆದೇಶಿಸಿತ್ತು. ಆದರೆ, ಕೋರ್ಟ್ ಆದೇಶಕ್ಕೂ ಕಾರ್ಯ ಇಲ್ಲದ ಅಧಿಕಾರಿಗಳು ಪರಿಹಾರ ನೀಡುವಲ್ಲಿ ಮತ್ತೆ ವಿಳಂಬ ಧೋರಣೆ ಮುಂದುವರಿಸಿದ್ದರು. ನ್ಯಾಯಾಲಯದ ಆದೇಶವನ್ನು ಪಾಲಿಸದ ಅಧಿಕಾರಿಗಳ ನಡಿಗೆ ತೀವ್ರ ಅಸಮಾಧಾನ ವ್ಯಕ್ತವಿಸಿದ ಕೆ.ಆರ್ ಪೇಟೆ ಸಿವಿಲ್ ಕೋರ್ಟ್, ಜಪ್ತಿ ಮಾಡಿದುದು. ನ್ಯಾಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಇಂದು ಕೇರಿಗೆ ಆಗಮಿಸಿ, ಕೋರ್ಟ್ ಆದೇಶದಂತೆ ಕೇರಿನಲ್ಲಿರುವ ಕಂಪೌಂಡ್ ಗಳು, ಕಡತಗಳು, ಮೇಲು ಹಾಗೂ ಕುರ್ಚಿಗಳು ಸೇರಿದಂತೆ ಎಲ್ಲಾ ಕೇರಿ ಸಾಮಗ್ರಿಗಳನ್ನು ವಶಕ್ಕೆ ಪಡೆದು ಕೇರಿನಲ್ಲಿ ಜಪ್ತಿ ಮಾಡಿದರು.

ಕೃಷಿ ಭೂಮಿ ಉಳಿಸಿ ಅಭಿಯಾನ

• ಉದಯವಾಹಿನಿ, ಶಿರಾ
ಕೃಷಿ ಭೂಮಿ ಸಂರಕ್ಷಿಸುವ ಜೊತೆಗೆ ಸುಸ್ಥಿರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ರೈತರು ಅರ್ಥಿಕ ಪ್ರಗತಿ ಸಾಧಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಎಚ್.ನಾಗರಾಜು ಹೇಳಿದರು. ನಗರದ ಕೃಷಿ ಇಲಾಖೆ ಸಭಾಂಗಣದಲ್ಲಿ ಕೃಷಿ ಇಲಾಖೆ ಹಾಗೂ ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದಿಂದ ನಡೆದ 'ಕೃಷಿ ಭೂಮಿ ಉಳಿಸಿ' ಅಭಿಯಾನ ಉದ್ಘಾಟನೆ ಮಾಡಲಾಯಿತು. ರೈತರು ರೋಗದ ಬಳಿಯಲ್ಲಿ ಮಿತಿಗೊಂಡು ಮಣ್ಣಿನ ಮಣ್ಣು ಅಧಿಭೋಗವಾಗಿ ಬಳಸುವುದು ಎಂದರು. ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಎನ್. ಲೋಕಾನಂದ ಮಾತನಾಡಿ, ಸಾಮಾನ್ಯ ಉತ್ಪನ್ನಗಳ ಬಳಕೆ ಮಣ್ಣಿನ ಅಧಿಭೋಗ ಕಾರಣವಾಗಿದೆ ಎಂದು ರೈತರಿಗೆ ಹೆಚ್ಚಿನ ಪ್ರಯೋಜನವಾಗುವುದು ಎಂದರು. ಕೃಷಿ ವಿಜ್ಞಾನ ಡಿ.ಸೋಮೇಶ್ವರ, ಪಟುವಾಳಿನ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಮಾತನಾಡಿದರು. ಜಿಲ್ಲಾ ಕೃಷಿ ಸಮಾಜದ ಅಧ್ಯಕ್ಷ ಎನ್.ಸಿ.ಮಂಜುನಾಥ್, ಕೃಷಿ ಅಧಿಕಾರಿ ನಟರಾಜ್ ಕೆ.ಎಸ್. ಸತ್ಯನಾರಾಯಣ ಎಚ್.ಬಿ., ರಾಜೇಶ್, ಪ್ರವೀಣ್, ಅಶ್ವ ಯೋಜನೆ ಸಿಬ್ಬಂದಿ ನೂರೈ, ಕಿರ್ತಿ, ರಜಿತಾ, ಅನೀಶ್ ಹಾಜರಿದ್ದರು.

ಜೂ.27ರಂದು ಕೆಂಪೇಗೌಡ ಜಯಂತಿ ಅರ್ಥಪೂರ್ಣವಾಗಿ ಆಚರಣೆ

• ಉದಯವಾಹಿನಿ, ಮೈಸೂರು
ಸಾಧಕ ಸಂದೇಶಗಳನ್ನು ಸಮಾಜಕ್ಕೆ ಸಾರಲು, ಅವರ ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ವಿವಿಧ ಮಹನೀಯರ ಜಯಂತಿಗಳ ಆಚರಣೆ ಮಾಡಲಾಗುತ್ತಿದೆ. ಆದೇ ರೀತಿ ಜೂನ್ 27 ರಂದು ಶ್ರೀ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡಲಾಗುವುದು ಎಂದು ಅವರ ಜಿಲ್ಲಾಧಿಕಾರಿಗಳಾದ ಆರ್. ಐಶ್ವರ್ಯ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ವಿವಿಧ ಜಯಂತಿಯ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶ್ರೀ ಕೆಂಪೇಗೌಡ

ಜಯಂತಿಯನ್ನು ಜೂನ್ 27 ರಂದು ಬೆಳಿಗ್ಗೆ 11:30 ಕ್ಕೆ ಕರ್ನಾಟಕ ಕಲಾಮಂದಿರದಲ್ಲಿ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ವೇದಿಕೆ ಮೇಲೆ ಗೀತಾ ಗಾಯನ ವಿವಿಧ ಡಿಪ್ಲೊಮಾ ಇಂಜಿನಿಯರ್ ಜಯಂತಿಗಳ ಆಚರಣೆ ಮಾಡಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ. ಮಹನೀಯರ ತತ್ವ ಆದರ್ಶಗಳನ್ನು ಗುರುತಿಸಿ ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ವೇದಿಕೆಯ ಮೇಲೆ ಗಣಿಗರಿಗೆ ಬೆಂಕಿಗಳನ್ನು ನೀಡಿ ಸ್ವಾಗತ ಮಾಡುವ ಬಹು ಅಯಾಜಯಂತಿಗಳಲ್ಲಿ ಅಮಹನೀಯರ ಜೀವನ ಚರಿತ್ರೆ ಕುರಿತು ಪ್ರಸ್ತುತಗಳನ್ನು ನೀಡಿ ಸ್ವಾಗತ ಮಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉದಯವಾಹಿನಿ, ರಾಮನಗರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಾಮನಗರ ತಾಲ್ಲೂಕು, ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಬಹು ಕಾಲದಿಂದಲೂ ಕಾಲೇಜುಗಳಲ್ಲಿ ದುಶ್ಚಟದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿತ್ತು. ಸರ್ಕಾರಿ ಪದವಿ ಪೂರ್ವ ಕಾಲೇಜು ಹನುಮಂತನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯಾಧಿಕಾರಿ ಕೃಷ್ಣ ಗೌಡ ಅವರು ತುಂಬಾಕೊನೆ ಸೇವೆ ಹಾಗೂ ಆದರದ ಉಂಟಾಗುವ ದುಷ್ಕರ್ಮಗಳನ್ನು ಹಾಗೂ ಮಹಿಳೆಯರ ತಂಪಾಕು ಮುಕ್ತ ಕುಟುಂಬವನ್ನು ರೂಪಿಸಿಕೊಳ್ಳುವಲ್ಲಿ ಮಹಿಳೆಯರ ಪಾತ್ರ, ನಮ್ಮ ಪೂರ್ವಜರ ಕಾಲದಿಂದಲೂ ಬಿಡುವು ಪುಸ್ತಕ ಕಾಲಘಟ್ಟದವರಿಗೆ ಬದಲಾಗಿರುವ ಜೀವನ ಶೈಲಿ ಹಾಗೂ ಆರೋಗ್ಯ ಹಾಗೂ ಆಹಾರ ಪದ್ಧತಿಗಳ ಕುರಿತು ಕ್ಷಯ ಹಾಗೂ ಕ್ಯಾನ್ಸರ್ ನಂತಹ ಮಾರಣಾಂತಿಕ ಕಾಯಿಲೆಗಳ ಕುರಿತು ಕಾಯಿಲೆ ಬಂದಾಗ ಹೋರಾಟ ಮಾಡುವ ಬದಲು ಕಾಯಿಲೆ ಬರುವ ಮೊದಲೇ ಎಚ್ಚರಿಕೆ ವಹಿಸುವುದು ಸೂಕ್ತ ಎಂದು ವಚನಗಳು ಹಾಗೂ ವಿವರಣೆಗಳ ಮೂಲಕ

ಎಸ್ ಕೆ ಡಿಆರ್ ಡಿಪಿ ವತಿಯಿಂದ 11 ಶಾಲೆಗಳಲ್ಲಿ ದುಶ್ಚಟ ಅರಿವು ಕಾರ್ಯಕ್ರಮ

• ಉದಯವಾಹಿನಿ ಚಿತ್ರ
ಉದಾಹರಣೆಗಳ ಮೂಲಕ ಸ್ವಚ್ಛತೆಯ ಸಂಘದ ಸದಸ್ಯರುಗಳಿಗೆ ಮಾಹಿತಿ ನೀಡಿದರು. ಆದೇ ರೀತಿ ಜ್ಞಾನ ಸಿಂಧು ಪ್ರೌಢ ಶಾಲೆ ತಿಬ್ಬೇಗೌಡನದೊಡ್ಡಿ ಯಲ್ಲಿ ಅಪರಾಧ ಪೊಲೀಸ್ ಠಾಣೆ (ಸೈಬರ್ ಕ್ರೈಂ)ಯ ಪೊಲೀಸ್ ಅಧಿಕಾರಿ ನವೀನ್ ಹಾಗೂ ಗುರುರಾಜ್ ಅವರು ಮೊಬೈಲ್ ಬಳಕೆ ಹಾಗೂ ಸ್ವಾಮ್ಯ ಹಾಗೂ ಮೊಬೈಲ್ ದುರ್ಬಳಕೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಯೋಜನಾಧಿಕಾರಿಗಳಾದ ಮುರಠರ

ಯೋಜನೆಯ ಮೇಲ್ವಿಚಾರಣೆ ಶ್ರೀನಿವಾಸ್, ಗೀತಾ ವಿನೋದ್, ಆಕಾಶ, ಉಷಾ, ಗಂಗಾಧರ್, ಶಶಿಕುಮಾರ್, ಪ್ರವೀಣ್ ಕುಮಾರ್, ಕನ್ನಿಕಾ ಉಪಸ್ಥಿತರಿದ್ದರು. ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮಹರ್ಷಿ ಪ್ರೌಢ ಶಾಲೆ ಕಣ್ಣು ಸರ್ಕಾರಿ ಪ್ರೌಢ ಶಾಲೆ ಯೇರಹಳ್ಳಿ, ಜ್ಞಾನ ಸಿಂಧು ಪ್ರೌಢ ಶಾಲೆ ತಿಬ್ಬೇಗೌಡನದೊಡ್ಡಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಹನುಮಂತನಗರ, ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ರಾಮನಗರ, ಸರ್ಕಾರಿ ಪ್ರೌಢ ಶಾಲೆ ಸುಗ್ಗನಹಳ್ಳಿ, ಡಾ. ಬಿ. ಆರ್. ಅಂಬೇಡ್ಕರ್ ಪ್ರೌಢ ಶಾಲೆ ವಡ್ಡೆಹಳ್ಳಿ, ಅಪರಾಧ ಸಮುದಾಯದವರಿಗೆ ಅಸಮಾಧಾನ ಮತ್ತಷ್ಟು ಹೆಚ್ಚಾಗಿದೆ ಇದು ಪಕ್ಷದ ಮೇಲೆ ಪರಿಣಾಮ ಬೀರುವುದು ಬಲಿಷ್ಠವಾಗಿದೆ.

ನಮ್ಮ ನಾಯಕರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಹೈಕಮಾಂಡ್‌ಗೆ ಎಚ್ಚರಿಕೆ

• ಉದಯವಾಹಿನಿ, ಚಿಕ್ಕಬಳ್ಳಾಪುರ
ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು ಎಂಬ ಒತ್ತಾಯದೊಂದಿಗೆ ಬಲಗೈ ಜಾತಿಗಳ ಒಕ್ಕೂಟ ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಮೆರವಣಿಗೆ ನಡೆಸಿ ತನ್ನ ರಾಜಕೀಯ ಶಕ್ತಿ ಮತ್ತು ಸಂಘಟನಾ ಸಾಮರ್ಥ್ಯವನ್ನು ಪ್ರದರ್ಶಿಸಿತು. ನಗರದ ಬಿ.ಬಿ.ಎಂ. ಹಾಸ್ಟೆಲ್ ಅವರೊಂದಿಗೆ ಅಂಬೇಡ್ಕರ್ ವೃತ್ತದವರೆಗೆ ಸಾಗಿದ ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರು ಮತ್ತು ಸಮುದಾಯದ ಮುಖಂಡರು ಭಾಗವಹಿಸಿ, ಎಸ್.ಎನ್.ನಾರಾಯಣಸ್ವಾಮಿ ಅವರ ಭಾವಚಿತ್ರಗಳನ್ನು ಫಲಕಗಳನ್ನು ಹಿಡಿದು ಸಚಿವ ಸ್ಥಾನ ನೀಡುವಂತೆ ಘೋಷಣೆಗಳನ್ನು ಕೂಗಿದರು. ಮೆರವಣಿಗೆ ಸಾಗಿದ ರಸ್ತೆಯುದ್ದಕ್ಕೂ ಸಮುದಾಯದ ಸಂಕೇತವಾದ ಕೊಂಬಿನ ಕಡಕೆ ತುಂಬಿ ನಿಲ್ಲುವ ದೊಂದಿಗೆ ಪ್ರತಿಭಟಿಸಾಕಾರರ ಘೋಷಣೆಗಳು ಮೆಳಗಿಳಿದವು. ಬಳಿಕ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ ಒಕ್ಕೂಟದ ಸದಸ್ಯರು, ಕೋಲಾಟ ಚಿಕ್ಕಬಳ್ಳಾಪುರ

ಸೂಕ್ತ ರಾಜಕೀಯ ಪ್ರಾತಿನಿಧ್ಯ ದೊರಕಿಲ್ಲ. ಅವಳ ಜಿಲ್ಲೆಗಳಲ್ಲಿ ಗಣನೀಯ ಮತಬಲ ಹೊಂದಿರುವ ಬಲಗೈ ಸಮುದಾಯದ ಆಶಯಗಳನ್ನು ಗೌರವಿಸಿ, ಎಸ್.ಎನ್.ನಾರಾಯಣಸ್ವಾಮಿ ಅವರನ್ನು ಸಚಿವರನ್ನಾಗಿ ಮಾಡಬೇಕು ಎಂದು ಆಗ್ರಹಿಸಿದರು. ಕೆ.ಸಿ.ರಡ್ಡಿ ಅವರ ಅವಧಿಯಲ್ಲಿ ಟಿ.ಜಿ.ನಯ್ಯ ಅವರಿಗೆ ಸಚಿವ ಸ್ಥಾನ ದೊರಕಿ ಬಳಿಕ ನಮ್ಮ ಸಮುದಾಯಕ್ಕೆ ಅಂತಹ ಅವಕಾಶ ಈವರೆಗೆ ಸಿಕ್ಕಿಲ್ಲ. ಸಿದ್ಧರಾಮಯ್ಯ ಅವರ ಅವಧಿಯಲ್ಲಿ ಕೈಕಟ್ಟಿದ ಅವಕಾಶ ಈಗ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸರ್ಕಾರದಿಂದ ಬಿಡುಗಡೆ. ಇಲ್ಲವಾದರೆ ಸಮುದಾಯದವರಿಗೆ ಅಸಮಾಧಾನ ಮತ್ತಷ್ಟು ಹೆಚ್ಚಾಗಿದೆ ಇದು ಪಕ್ಷದ ಮೇಲೆ ಪರಿಣಾಮ ಬೀರುವುದು ಬಲಿಷ್ಠವಾಗಿದೆ. ಎಸ್.ಎನ್.ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡುವುದು ಒಬ್ಬ ವ್ಯಕ್ತಿಗೆ ಗೌರವ ನೀಡುವುದಲ್ಲ. ಲಕ್ಷಾಂತರ ಬಲಗೈ ಸಮುದಾಯದ ಜನರ ಆಶಯಗಳನ್ನು ಮನ್ನಿಸಿ ನೀಡಿದಂತಾಗುತ್ತದೆ. ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದರೆ, ಈ ಬಾರಿ ನಮ್ಮ ಸಮುದಾಯಕ್ಕೆ ಅವಳ ಜಿಲ್ಲೆಯಲ್ಲಿ ನ್ಯಾಯ ಒದಗಿಸಲೇಬೇಕು ಎಂದು ಹೇಳಿದರು. ವೆಂಕಟೇ ರೆಡ್ಡಿ ಮುಖಂಡ

ಕೆ.ಆರ್.ಆಸ್ಪತ್ರೆ ಪರಿಶೀಲಿಸಿದ ಶಾಸನ ರಚನಾ ಸಮಿತಿ

• ಉದಯವಾಹಿನಿ, ಮೈಸೂರು
ಕರ್ನಾಟಕ ವಿಧಾನ ಮಂಡಲ ಅಧೀನ ಶಾಸನ ರಚನಾ ಸಮಿತಿಯ ನಗರದ ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅನೇಕ ಸಲಹೆ ಹಾಗೂ ಸೂಚನೆ ನೀಡಿತು. ಆಸ್ಪತ್ರೆಯ ತುರ್ತುಬಿಡುಗಡೆ ವಿಭಾಗ, ಹೊರರೋಗಿಗಳ ದಾಲಿತಿ ಕೊಠಡಿ, ಔಷಧಿಗಳ ದಾಸ್ತಾನು ಕೊಠಡಿ, ಅಡುಗೆ ಮನೆ, ಶಸ್ತ್ರಚಿಕಿತ್ಸಾ ವಿಭಾಗ, ಮಾನಸಿಕ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಬೇಕು ಹಾಗೂ ಕೆಲವು ವಿಭಾಗದಲ್ಲಿರುವ ಅತ್ಯವ್ಯಸ್ಥ ಸೌಕರ್ಯವನ್ನು ಹೆಚ್ಚಿಸಿ. ಈ ವೇಳೆ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ್ ಅವರು ಮಾತನಾಡಿ, ಆಸ್ಪತ್ರೆಯ ನೋಂದಣಿ ಶುಲ್ಕ ಹೆಚ್ಚಿಸಿದರೆ ಅನೇಕ ಕಿರುಮನುಷ್ಯಕ್ಕೆ ಬಳಕೆಯಾಗುವುದು. ಆಸ್ಪತ್ರೆ ಆವರಣದಲ್ಲಿ ರಸ್ತೆಗಳನ್ನು ದುರಸ್ತಿಪಡಿಸಬೇಕು. ಆಸ್ಪತ್ರೆ ಆಗುತ್ತಿರುವ ಮೂಲಕಫೂಡ್ ಸೌಕರ್ಯ ಪಟ್ಟಿ ನೀಡಿದರೆ, ಅನುದಾನ ನೀಡುವಂತೆ ಸರ್ಕಾರಕ್ಕೆ ಶಿಠಾರಣೆ ಮಾಡಲಾಗುವುದು ಎಂದು ಭರವಸೆ ನೀಡಿದರು. ರೋಗಿಗಳ ತಪಾಸಣೆಗಾಗಿ ವರದಿಬಾರದುದು ಎಂದು ಸಮರ್ಪಕವಾಗಿ ಮಾಹಿತಿ ಒದಗಿಸಬೇಕು. ವೈದ್ಯರು ರೋಗಿಗಳನ್ನು ಮಾನಸಿಕವಾಗಿ ದೃಷ್ಟಿಯಿಂದ ಕಾಣಬೇಕು. ಆಸ್ಪತ್ರೆಗೆ ಆಗುತ್ತಿರುವ ಒಂದು ಅತ್ಯಾಧುನಿಕ ಅಬ್ಸರ್ವೇನ್ಸ್ ನನ್ನ ಅನುದಾನದಲ್ಲಿ ಒದಗಿಸಿಕೊಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಅಂತರಂಗದ ಮಾತು EDITORIAL

ಮಧ್ಯಪ್ರಾಚ್ಯ ಸಂಘರ್ಷ: ಶಾಂತಿ, ಭದ್ರತೆ ಮರೀಚಿಕೆಯಾಗದಿರಲಿ



ಅಮೆರಿಕ-ಇರಾನ್ ನಡುವೆ ನಡೆಯುತ್ತಿರುವ ಯುದ್ಧ ನೂರು ದಿನಗಳ ಕಳೆದರೂ ಕೊನೆಗೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಕಳೆದೊಂದು ತಿಂಗಳಿಂದ ಯುದ್ಧನಿರತ ರಾಷ್ಟ್ರಗಳ ನಾಯಕರು ಉಭಯ ರಾಷ್ಟ್ರಗಳು ಶಾಂತಿ ಒಪ್ಪಂದದ ಸನ್ನಿವೇಶ ಬಂದಿವೆ ಎಂದು ಒಂದೆಡೆಯಿಂದ ಹೇಳಿಕೆ ನೀಡುತ್ತಲೇ ಬಂದಿದ್ದರೆ ಮತ್ತೊಂದೆಡೆಯಿಂದ ಪರಸ್ಪರ ಸೇನಾ ನೆಲೆಗಳನ್ನು ಗುರಿಯಾಗಿ ನಿರಂತರವಾಗಿ ದಾಳಿಗಳನ್ನು ನಡೆಸುತ್ತಿವೆ. ಈಗ ಮತ್ತೆ ಅಮೆರಿಕ ಮತ್ತು ಇರಾನ್ ನಡುವಣ ಸಂಘರ್ಷ ತಾರಕಕ್ಕೇರಿದ್ದು ಮಧ್ಯಪ್ರಾಚ್ಯ ಮತ್ತು ಪಶ್ಚಿಮ ಏಷ್ಯಾ ದೇಶಗಳಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಇದೇ ವೇಳೆ ಅಮೆರಿಕ ಮತ್ತು ಇರಾನ್ ಜಿದ್ದಿಗೆ ಬಿದ್ದಂತೆ ವಾಣಿಜ್ಯ ಹಡಗುಗಳು ಮತ್ತು ಸಮುದ್ರ ಮಾರ್ಗಗಳ ಮೇಲಣ ದಾಳಿಗಳನ್ನು ತೀವ್ರಗೊಳಿಸುವುದರಿಂದ ಜಾಗತಿಕ ರಾಷ್ಟ್ರಗಳಿಗೂ ಇದರ ಬಿಸಿ ನೇರವಾಗಿ ತಟ್ಟುತ್ತೋದಿದೆ. ಒಂದೆಡೆಯಿಂದ ರಷ್ಯಾ-ಉಕ್ರೇನ್ ನಡುವಣ ಸಮರ 1,570ನೇ ದಿನ ಪ್ರವೇಶಿಸಿದ್ದರೆ ಮತ್ತೊಂದೆಡೆಯಿಂದ ಅಮೆರಿಕ-ಇರಾನ್ ನಡುವಣ ಸಂಘರ್ಷ ದೀರ್ಘ ಕಾಲ ಮುಂದುವರಿಯುವಂತೆ ತೋರುತ್ತಿದೆ. ಈ ಎರಡು ಯುದ್ಧಗಳ ಪರಿಣಾಮ ಸಹಸ್ರಾರು ಸಂಖ್ಯೆಯಲ್ಲಿ ಜನರು ಸಾವನ್ನಪ್ಪಿದ್ದರೆ ಆವಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ. ಈ ಸಂಘರ್ಷಗಳಿಂದಾಗಿ ಕೇವಲ ಯುದ್ಧನಿರತ ರಾಷ್ಟ್ರಗಳು ಮಾತ್ರವಲ್ಲದೆ ಇಡೀ ಜಾಗತಿಕ ಸಮುದಾಯ ಸಂಕಷ್ಟಕ್ಕೀಡುಗೊಳಿಸಲಾಗಿದೆ. ಸ್ವತಃ ಯುದ್ಧ ನಿರತ ರಾಷ್ಟ್ರಗಳೇ ಈ ಸಂಘರ್ಷಗಳಿಂದಾಗಿ ಬಳಲಿ ಬೆಂಚಾಗಿದ್ದರೂ ಈ ರಾಷ್ಟ್ರಗಳ ಒಣಪ್ಪತಿವ್ಯ ಯುದ್ಧವನ್ನು ಕೊನೆಗೊಳಿಸಲು ತಡೆಯಾಗಿ ಪರಿಣಮಿಸಿದೆ. ಯುದ್ಧ ಆರಂಭವಾದಾಗಿನಿಂದಲೂ ಇರಾನ್ ತನ್ನ ಸುತ್ತಲಿನ ಸಮುದ್ರ ಮಾರ್ಗಗಳಲ್ಲಿ ಆಡಳಿತ ಉಂಟುಮಾಡುತ್ತಲೇ ಬಂದಿದೆ.

ಜಾಗತಿಕವಾಗಿ ನಡೆಯುತ್ತಿರುವ ಸಂಘರ್ಷಗಳ ಕುರಿತಂತೆ ಭಾರತವು ವಿಶ್ವಸಂಸ್ಥೆ ಹಾಗೂ ವಿಶ್ವಸಂಸ್ಥೆಯ ಭದ್ರತೆ ಮಂಡಳಿಯಲ್ಲೂ ತನ್ನ ತೀವ್ರ ಆತಂಕವನ್ನು ವ್ಯಕ್ತಪಡಿಸಿದೆ. ಪಶ್ಚಿಮ ಏಷ್ಯಾ ವಲಯದಲ್ಲಿ ವಾಣಿಜ್ಯ ಹಡಗುಗಳು ಮತ್ತು ಮೂಲಸೌಕರ್ಯಗಳನ್ನು ಗುರಿಯಾಗಿ ನಡೆಸಲಾಗುತ್ತಿರುವ ದಾಳಿಗಳನ್ನು ಕೊನೆಗೊಳಿಸಿ, ತತ್ ಫಲಿತಾಂಶರಾಷ್ಟ್ರೀಯ ಜಲಮಾರ್ಗಗಳ ಮೂಲಕ ಮುಕ್ತ ಸಂಚಾರ ಪ್ರವೃತ್ತಿಯನ್ನು ಖಚಿತಗೊಳಿಸುವ ಭಾರತವು ಯುದ್ಧನಿರತ ರಾಷ್ಟ್ರಗಳನ್ನು ಆಗ್ರಹಿಸಿದೆ. ಇದೇ ವೇಳೆ ವಿಶ್ವಸಂಸ್ಥೆ ಮತ್ತು ಭದ್ರತೆ ಮಂಡಳಿಯ ಸಮಗ್ರ ಸುಧಾರಣೆಗೆ ಸಂಬಂಧಿಸಿದ ತನ್ನ ನಿಲುವನ್ನು ಭಾರತ ಪ್ರಸಾರಿಸುತ್ತಿರುವುದು ಗಮನಾರ್ಹ. ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಭಾರತ ಮುಂದಿಟ್ಟಿರುವ ಆಗ್ರಹ ಮತ್ತು ಸಲಹೆಗಳು ಸಕಾಲಿಕವಾಗಿದ್ದು ಇತ್ತೀಚೆಗೆ ಜಾಗತಿಕ ಸಮುದಾಯ ಗಂಭೀರ ಚಿಂತನೆ ನಡೆಸಿ, ಕಾರ್ಯೋನ್ಮುಖವಾಗಬೇಕು. ಪ್ರತಿಯೊಂದು ರಾಷ್ಟ್ರದ ಸಾರ್ವಭೌಮತೆ, ಘನತೆಯನ್ನು ಫರಸರ ಗೌರವಿಸುವುದರ ಜೊತೆಯಲ್ಲಿ ಸಂಯಮ ಮತ್ತು ಪರಸ್ಪರ ಮಾತುಕತೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಂಡು, ನಾಗರಿಕ ಸುತ್ತಿಗೆ ಸಮಸ್ಯೆಗಳನ್ನು ಇಂತಹ ಯುದ್ಧಗಳಿಗೆ ಅಪ್ಪ ಕಾಡಲು ಸಾಧ್ಯ. ಒಣಪ್ಪತಿವ್ಯ ಸರ್ವಾಧಿಕಾರ ಧೋರಣೆ, ಉದ್ಭಟನವನ್ನು ಮುಂದುವರಿಸಿದಲ್ಲಿ ವಿಶ್ವಶಾಂತಿ ಮರೀಚಿಕೆಯಾಗಿಯೇ ಉಳಿಯಲಿ.

ಅಂತರಂಗದ ಮಾತು ಡಾ.ಸುಧಾಕರ.ಜಿ. ಲಕ್ಕವಳ್ಳಿ ಲೇಖಕರು ಸಾಮಾಜಿಕ ಚಿಂತಕರು

ಕೆಮ್ಮಣ್ಣಿನ ಗಡಿಯಲ್ಲಿ ಪ್ರೆಲ್ಯಾನ್ ಗರ್ಜನೆ ಕೇಳಿದಾಗ, ಕಲ್ಲಿನಲ್ಲಿ ಕತ್ತಿದಂತಹ ದೇಹ ಕಣ್ಣಿಗೆ ಬೀಳುತ್ತದೆ. ಈ ಗಟ್ಟಿಮೆಣ್ಣಿನ ಹಾಲು-ಬಾದಾಮಿ ಮಾತ್ರವಲ್ಲ, ಅಂಗಳದ ಧೂಳಲ್ಲಿ ನಿತ್ಯ ಬೆವರಿಳಿಸುವ ಕಸರತ್ತುಗಳೇ ಕಾರಣ. ಎಲ್ಲಾ ತಾಲೀಮುಗಳಿಗಿಂತ ಮೇಲಿನ ಸ್ನಾನ ಚಕ್ರದಂಡಕ್ಕೆ ನೆಲಕ್ಕೆ ಕೈಯೂರಿ, ಮೈಯನ್ನು ತಿರುಗಿಸುವ ಈ ಆಟ, ದೇಹವನ್ನು ಕಬ್ಬಿಣದಂತೆ ಬಲಗೊಳಿಸುತ್ತದೆ. ಭುಜ, ಕೈ, ಎದೆ, ಬೆನ್ನು ಎಲ್ಲಾ ಭಾಗಗಳಿಗೂ ಒಟ್ಟಿಗೆ ಕೆಲಸ ಸಿಗುತ್ತದೆ. ಕೀಲುಗಳಿಗೆ ಹೊಸ ಶಕ್ತಿ ಬರುತ್ತದೆ. ಚಕ್ರದಂಡ ಹೇಗೆ? ಎರಡೂ ಅಂಗ್ಯಗಳನ್ನು ನೆಲಕ್ಕೆಟ್ಟು ಇಡೀ ಭಾರವನ್ನು ತೋಳ ಮೇಲೆ ತಂದುಕೊಳ್ಳಬೇಕು. ಆಮೇಲೆ ಸೊಂಟ ಮತ್ತು ಕಾಲುಗಳನ್ನು ಮೇಲೆತ್ತಿ, ಗಾಳಿಯಲ್ಲಿ ತೇಲುವಂತೆ ಸುತ್ತಬೇಕು. ಹೀಗೆ ಮಾಡಿದಾಗ ಸೊಂಟ ಬಿಗಿಯಾಗುತ್ತದೆ, ಬೆನ್ನು ಬಿಡಿಬಿಡಿಸಿ ಹೊಂದಿಕೊಳ್ಳುತ್ತದೆ. ಎದುರಾಗಿ ಕೈಯನ್ನು ಹಿಡಿದು ಎಳೆದಾಗ, ಮೀನಿನಂತೆ ಜಾರಿ ತಪ್ಪಿಸಿಕೊಳ್ಳಲು ಈ ಅಭ್ಯಾಸವೇ ನೆರವಾಗುತ್ತದೆ. ಎತ್ತಿ ಕೆಡವಲು ಬಂದಾಗ, ಕೆಳಗೆ ಬಿದ್ದು ಮತ್ತೆ ಮೇಲೇಳಲು ಈ ಬಲ ಸಹಾಯ ಮಾಡುತ್ತದೆ. ನಿಧಾನವಾಗಿ ಆರಂಭಿಸಿ, ದಿನದಿಂದ ದಿನಕ್ಕೆ ಸಂಖ್ಯೆ ಹೆಚ್ಚಿಸಬೇಕು. ಆಗ ಮಾತ್ರ ಗೆಲುವು ಸಿಗುತ್ತದೆ. ಚಕ್ರದಂಡ ನಮ್ಮ ನೆಲದ ಹಳೆಯ ಕಲೆ. ಮಣ್ಣಿನ ವಾಸನೆ, ಬೆವರಿನ ಶ್ರಮ ಸೇರಿ ರೂಪುಗೊಂಡ ಈ ಬಲ ಇಂದಿನ ಯುವಕರಿಗೆ ದಾರಿ. ಶಿಸ್ತು, ತಾಳ್ಮೆ, ಧೈರ್ಯ ಕಲಿಸುವ ಈ ಆಟ, ನಮ್ಮ ದೇಶ ವಿಶ್ವಕ್ಕೆ ನೀಡಿದ ದೊಡ್ಡ ಕೊಡುಗೆ.

ಇದು ಕೇವಲ ಮೈಯ ಆಟವಲ್ಲ, ಉಸಿರಿನ ಆಟವೂ ಹೌದು. ವೇಗವಾಗಿ ತಿರುಗುವಾಗ ಉಸಿರಿನ ತಾಳ್ಮೆಯಿಂದ ಬಿಡಬೇಕು, ಎಳೆದುಕೊಳ್ಳಬೇಕು. ಇದರಿಂದ ಎದೆಗೂಡು ವಿಸ್ತರಿಸುತ್ತದೆ. ಕಾಳಗದಲ್ಲಿ ಬೇಗನೆ ಸುಸ್ತಾಗುವುದಿಲ್ಲ, ಮೈ ಒಳಗಿನಿಂದಲೇ ಕಾಪು ಪಡೆದು ರೋಗ ದೂರ ಇರುತ್ತದೆ. ಆದರೆ ಎಚ್ಚರ ಮುಖ್ಯ. ಗುರುಗಳ ಮಾರ್ಗದರ್ಶನ ಇಲ್ಲದೆ ಈ ಕಸರತ್ತು ಮಾಡಬಾರದು. ಮೊದಲು ಮೈಯನ್ನು ಸರಿಯಾಗಿ ಹದ ಮಾಡಿಕೊಳ್ಳಬೇಕು.



ಮಣ್ಣಿನ ಅಂಗಳದಲ್ಲಿ ತಿರುಗುವ ಶಕ್ತಿ: ಚಕ್ರದಂಡ

ಹೊರಗೆ ಸಿಗುವ ಮಾವಿನ ಜ್ಯೂಸ್ ಇಷ್ಟಪಟ್ಟು ಕುಡಿಯುತ್ತೀರಾ?

ಅಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರದ ಅಧಿಕಾರಿಗಳು ದೊಡ್ಡ ಪ್ರಮಾಣದಲ್ಲಿ ಹಾಳಾದ ಹಣ್ಣುಗಳನ್ನು ವಶಪಡಿಸಿಕೊಂಡಿದ್ದರು. ಈ ಘಟನೆ ಬಳಿಕ ಹೊರಗೆ ಸಿಗುವ ಜ್ಯೂಸ್ ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಮತ್ತೆ ಚರ್ಚೆಗೆ ಬಂದಿದೆ. ಸ್ವಲ್ಪ ಹೆಚ್ಚು ಹಣ್ಣಾದರೂ ಸಾಮಾನ್ಯವಾಗಿ ದೊಡ್ಡ ಸಮಸ್ಯೆ ಉಂಟುಮಾಡದೇ ಇರಬಹುದು. ಆದರೆ ಕೊಳೆತ ಅಥವಾ ಸಣ್ಣ ಹುಳು ಇರುವ ಹಣ್ಣುಗಳಲ್ಲಿ ಬ್ಯಾಕ್ಟೀರಿಯಾ, ಫಂಗಸ್ ಮತ್ತು ತೀಟಿಗಳು ವೇಗವಾಗಿ ಬೆಳೆಯುತ್ತವೆ. ಮೇಲ್ನೋಟಕ್ಕೆ ಸ್ವಲ್ಪ ಭಾಗದಲ್ಲಿ ಮಾತ್ರ ಕಾಣಿಸಿಕೊಂಡರೂ ಅದರ ವಿಷಕಾರಿ ಅಂಶ ಹೆಚ್ಚಿನ ಒಳಭಾಗಕ್ಕೂ ಹರಡಿರಬಹುದು. ಹಾಗಾದರೆ ಈ ರೀತಿ ಹೊರಗಡೆ ಕುಡಿಯುವ ಜ್ಯೂಸ್ ಅರೋಗ್ಯಕ್ಕೆ ಒಳ್ಳೆಯದು, ಒಂದು ವೇಳೆ ಹಾಳಾಗಿರುವ ಹಣ್ಣಿನಿಂದ ಮಾಡಿದ ಜ್ಯೂಸ್ ಕುಡಿದರೆ ಏನಾಗಬಹುದು ಎಂಬುದನ್ನು ಸ್ಪೋರಿ ಮೂಲಕ ತಿಳಿಸಿಕೊಳ್ಳುತ್ತೇವೆ. ತಜ್ಞರ ಪ್ರಕಾರ, ಸ್ವಲ್ಪ ಹಾಳಾದ ಹಣ್ಣುಗಳಿಂದ ತಯಾರಿಸಿದ ಜ್ಯೂಸ್ ಕುಡಿದರೂ ಕೂಡ ದೇಹಕ್ಕೆ ಹಾನಿಕರ ಬ್ಯಾಕ್ಟೀರಿಯಾ ಮತ್ತು ವಿಷಕಾರಿ ಅಂಶಗಳು ದೇಹದೊಳಗೆ ಹೋಗಬಹುದು. ಜೊತೆಗೆ ಹೊಟ್ಟೆನೋವು, ವಾಂತಿ, ಹೊಟ್ಟೆ ಉಬ್ಬರ, ಜ್ವರ, ಪುಟಾ ಪಾಯಿಂಗ್ ಹೀಗೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಕೆಲವು ಮೈ ಫಂಗಸ್ ನಿಂದ ಕಂಡುಬರುವ ಮೈಕೋಟಾಜಿಸ್ ಎಂಬ ವಿಷಕಾರಿ ಅಂಶ ಯುಕ್ತ ಮತ್ತು ಮೂತ್ರಪಿಂಡಗಳ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ.

ಲೇಖಕರು ವಿಶ್ವಾಸ್ .ಡಿ.ಗೌಡ ಲೇಖಕರು ಸಾಮಾಜಿಕ ಚಿಂತಕರು

ನೀರಾ ಆರ್ಯ: ಸ್ವಾತಂತ್ರ್ಯ ಹೋರಾಟದ ವಿರ ವನಿತೆ



FIRST LADY SPY of INA Neera Arya

ಪ್ರಸ್ತುತ ವಾಕಿಂಗ್ ಅತ್ಯಂತ ಸರಳ ಮತ್ತು ಪರಿಣಾಮಕಾರಿ ದೈಹಿಕ ವ್ಯಾಯಾಮವಾಗಿದೆ. ನಿತ್ಯ ಕೆಲವು ನಿಮಿಷಗಳ ಕಾಲ ವೇಗವಾಗಿ ವಾಕಿಂಗ್ ಮಾಡುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ. ದೇಹದ ತೂಕ ನಿಯಂತ್ರಣಕ್ಕೆ ಬರುತ್ತದೆ ಹಾಗೂ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ಆರೋಗ್ಯವಾಗಿರಲು ನಿಮ್ಮ ಗಂಟೆಗಟ್ಟಲೆ ವ್ಯಾಯಾಮ ಮಾಡುವ ಅಗತ್ಯವಿಲ್ಲ. ಆರೋಗ್ಯ ತಜ್ಞರು ತಿಳಿಸುವ ಪ್ರಕಾರ, ದಿನಕ್ಕೆ ಕೇವಲ ಒಂದು ಕಿಲೋಮೀಟರ್ ವಾಕಿಂಗ್ ಮಾಡುವ ಅಭ್ಯಾಸವೇ ನಿರಂತರ ದೇಹಕ್ಕೆ ಅನೇಕ ಪ್ರಯೋಜನಗಳು ಲಭಿಸಲು ಸಾಧ್ಯವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಚಿಕ್ಕವಯಸ್ಸಿನವರು ಕೂಡ ಹೃದ್ಯೋಗ, ಹೆಚ್ಚಿನ ಒತ್ತಡ ಹಾಗೂ ದಿವ್ಯಾಹಿಂಸೆಯಂತಹ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗಳನ್ನು ದೂರ ಮಾಡಲು ಬಹಳ ಸರಳವಾದ ಮಾರ್ಗಗಳನ್ನು ಅನುಸರಿಸಬಹುದಾಗಿದೆ. ಪ್ರತಿದಿನ ಕೇವಲ ಒಂದು ಕಿಮೀ ನಡೆಯುವುದು ದೈಹಿಕ ಹಾಗೂ ಮಾನಸಿಕ ಯೋಗ್ಯತೆ ಹೊರತು ಕೂಡ ನಿರಂತರ ಎಂದು ತಜ್ಞರು ತಿಳಿಸುತ್ತಾರೆ. ಈ ಸರಳವಾಗಿರುವ ವಾಕಿಂಗ್ ಅಭ್ಯಾಸವು ಹೃದಯದ ಆರೋಗ್ಯ ಸುಧಾರಿಸುವುದರಿಂದ ಹಿಡಿದು ದೇಹದ ತೂಕ ನಿಯಂತ್ರಣಕ್ಕೆ ಸಹಾಯ ಮಾಡುವವರೆಗೆ ಹಲವಾರು ಪ್ರಯೋಜನಗಳನ್ನು ಒದಗಿಸುತ್ತದೆ. ಇಂದಿನ ವೇಗದ ಜೀವನಶೈಲಿಯಲ್ಲಿ ಹೆಚ್ಚಿನ ಜನರು ವ್ಯಾಯಾಮಕ್ಕಾಗಿ ಸಮಯ ಮೀಸಲಿಡಲು ಹೇಗಾಗುತ್ತಾರೆ. ಸಮಯದ ಕೊರತೆ ಇರುವವರಿಗೆ ವಾಕಿಂಗ್ ಒಂದು ಸುಲಭವಾದ ಪರಿಹಾರವಾಗಿದೆ. ನಿತ್ಯ ನಿರಂತರವಾಗಿ ಒಂದು ಕಿಲೋಮೀಟರ್ ನಡೆಯುವುದರಿಂದ ವ್ಯಕ್ತಿಯ ದೇಹದ ತೂಕ, ಕೊಲೆಸ್ಟ್ರಾಲ್ ಮಟ್ಟ ತಗ್ಗುತ್ತದೆ. ಪ್ರಮುಖವಾಗಿ ವಾಕಿಂಗ್ ವೇಗವನ್ನು ಅಪಲಂಬಿಸಿ ಸುಮಾರು 60 ರಿಂದ 100 ಕ್ಯಾಲೊರಿಗಳನ್ನು ಕರಗಿಸಲು ಕೂಡ ಸಾಧ್ಯವಾಗುತ್ತದೆ. ವೇಗವಾಗಿ ನಡೆಯುವುದು ಹೆಚ್ಚಿನ ಕ್ಯಾಲೊರಿಗಳನ್ನು ಕರಗಿಸಲು ತುಂಬಾ ಸಹಾಯವಾಗುತ್ತದೆ. ದೈನಂದಿನ ಒಂದು ಕಿಮೀ ವಾಕಿಂಗ್ ಮಾಡುವುದರಿಂದ ರಕ್ತದೊತ್ತಡವನ್ನು

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಪುರುಷರ ಜೊತೆಗೆ ಮಹಿಳೆಯರೂ ತಮ್ಮ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅಂತಹ ದೈರ್ಯಶಾಲಿ ಮಹಿಳೆಯರಲ್ಲಿ ನೀರಾ ಆರ್ಯ ಅವರ ಹೆಸರು ವಿಶೇಷವಾಗಿ ಉಲ್ಲೇಖನೀಯವಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಈ ವಿರ ಮಹಿಳೆ ನೀರಾ ಸುಭಾಷ್ ಚಂದ್ರ ಬೋಸ್ ಅವರ ನೇತೃತ್ವದ ಆಜಾದ್ ಹಿಂದ್ ಘಟನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ನೀರಾ ಆರ್ಯ ಅವರು 1902 ರ ಮಾರ್ಚ್ 5 ರಂದು ಉತ್ತರ ಪ್ರದೇಶದಲ್ಲಿ ಜನಿಸಿದರು. ಬಾಲ್ಯದಿಂದಲೇ ದೇಶಭಕ್ತಿ ಮತ್ತು ರಾಷ್ಟ್ರಪ್ರೇಮದ ಗುಣಗಳನ್ನು ಬೆಳೆಸಿಕೊಂಡಿದ್ದರು. ಅವರು ಶಿಕ್ಷಣ ಪಡೆದ ನಂತರ ಸ್ವಾತಂತ್ರ್ಯ ಚಳವಳಿಯತ್ತ ಆಕರ್ಷಿತರಾದರು. ದೇಶವನ್ನು ಬ್ರಿಟಿಷರ ಆಡಳಿತದಿಂದ ಮುಕ್ತಗೊಳಿಸಬೇಕೆಂಬ ಸಂಕಲ್ಪ ಅವರಲ್ಲಿ ಬಲವಾಗಿತ್ತು. ಇದೇ ಕಾರಣದಿಂದ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಆಜಾದ್ ಹಿಂದ್ ಘಟನೆಗೆ ರಾಷ್ಟ್ರೀಯವೆಂದು ಮುಂದಾದರು. ನೀರಾ ಆರ್ಯ ಅವರು ಗೂಢಚಾರಿಣಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಬ್ರಿಟಿಷರ ಚಿಪ್ಪುಮೆಟ್ಟಿಗೆಗೆ ಬಗ್ಗೆ ಮಾಟ ಸಂಗ್ರಹಿಸಿ ಸ್ವಾತಂತ್ರ್ಯ ಹೋರಾಟಗಾರರ ತಲಸುಪಿವು ಮಹತ್ವದ ಜವಾಬ್ದಾರಿಯನ್ನು ಅವರು ನಿರ್ವಹಿಸುತ್ತಿದ್ದರು. ಅವರ ಪತಿ ಬ್ರಿಟಿಷ್ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ವಿರುದ್ಧ ಸಂಚು ರೂಪಿಸಲಾಗುತ್ತಿದೆ ಎಂಬುದು ತಿಳಿದಾಗ, ದೇಶದ ಒತ್ತಕ್ಕಾಗಿ ಅವರು ತಮ್ಮ ವೈಯಕ್ತಿಕ ಸಂಬಂಧಗಳಿಗಿಂತ ರಾಷ್ಟ್ರವನ್ನು ದೊಡ್ಡದಾಗಿ ಪರಿಗಣಿಸಿದರು. ಈ ಘಟನೆ ಅವರ ಅಚಲ ದೇಶಭಕ್ತಿ ಮತ್ತು ತ್ಯಾಗ ಮನೋಭಾವವನ್ನು ತೋರಿಸುತ್ತದೆ. ನಂತರ ಬ್ರಿಟಿಷ್ ಸರ್ಕಾರ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿತು. ಜೈಲಿನಲ್ಲಿ ಅವರಿಗೆ ಅಮಾನುಷ ಟ್ರೀಟಿ ನೀಡಲಾಯಿತು. ಆದರೂ ಅವರು ತಮ್ಮ ಸಹಕಾರದ ಬಗ್ಗೆ ಯಾವುದೇ ಮಾತಿಯನ್ನು ಬಹಿರಂಗಪಡಿಸಲಿಲ್ಲ. ದೈಹಿಕ ಮತ್ತು ಮಾನಸಿಕ ಕಷ್ಟಗಳನ್ನು ಅನುಭವಿಸಿದರೂ ಅವರು ತಮ್ಮ ದೇಶಪ್ರೇಮವನ್ನು ಕಳೆದುಕೊಳ್ಳಲಿಲ್ಲ. ಅವರ ದೈರ್ಯ ಮತ್ತು ಸ್ವಯಂ ಇಂದಿಗೂ ಸ್ಮರಣೀಯವಾಗಿವೆ. ಸ್ವಾತಂತ್ರ್ಯ ಬಂದ ನಂತರವೂ ನೀರಾ ಆರ್ಯ ಅವರು ಸರಳ ಜೀವನ ನಡೆಸಿದರು. ದೇಶಕ್ಕಾಗಿ ಅವರ ತ್ಯಾಗ ಮಾಡಿದರೂ ಅವರಿಗೆ ಸಿಗಬೇಕಾದ ಗೌರವ ಮತ್ತು ಮಾನ್ಯತೆ ಸಂಪೂರ್ಣವಾಗಿ ದೊರೆಯಲಿಲ್ಲ. ಆದಾಗ್ಯೂ, ಅವರ ಜೀವನಗಾಥೆ ಭಾರತೀಯ ಮಹಿಳೆಯರ ಶೌರ್ಯ, ತ್ಯಾಗ ಮತ್ತು ದೇಶಭಕ್ತಿಯ ಪ್ರತೀಕವಾಗಿದೆ. ಇಂದಿನ ಯುವಜನತೆ ನೀರಾ ಆರ್ಯ ಅವರ ಜೀವನದಿಂದ ದೇಶಪ್ರೇಮ, ದೈರ್ಯ, ನಿಷ್ಠಾಭಕ್ತಿ ಸೇವೆ ಮತ್ತು ಸಂಕಲ್ಪದ ಪಾಠಗಳನ್ನು ಕಲಿಯಲೇಬೇಕು. ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ನೀರಾ ಆರ್ಯ ಅವರ ಹೆಸರು ಸದಾ ಅಜರಾಮರವಾಗಿ ಉಳಿಯಲಿ.

ರಾಮಾಯಣ

ಬ್ರಹ್ಮಾಸ್ತ್ರವನ್ನು ಮಣ್ಣಿನಿಂದ ತೆಗೆದುಕೊಂಡು ಕೆಲಸ ಮಾಡಲು ಸಿದ್ಧನಾದ ರಾಮಾಯಣ ಹಿಂದಿನ ಸಂಚಿಕೆಯಿಂದ 121ನೆಯ ಅಧ್ಯಾಯ ನಗೇಂದ್ರಚಾರ್ಯ, ಸಮರದುರ್ಜಯನನಿಂದ ಆಕುಮಾರನ ಸತ್ತ ಸುದ್ದಿಯನ್ನೂ ಕಿಷಿಯ ಅರ್ಥಟಿಯನ್ನೂ ನಗರವಾಸಿಗಳು ಹೇಳಿದುದನ್ನು ಕೇಳಿದ ಅಮರನೈಯಿಯು ಕೋಪದಿಂದ ಭುಗಿಲೆದ್ದು ಇಂದ್ರಜಿತನನ್ನು ಕರೆದು ಮಾಡಬೇಕಾದ ಕಾರ್ಯವನ್ನು ಕುರಿತು ತಿಳಿಯ ಹೇಳಿದ ನೀನು ಅಸ್ತತ್ವಕ್ಕೋಷ. ಕಾಸ. ಮಹಾಬಲ, ನಿನ್ನ ತಪೋಬಲದಿಂದ ಬ್ರಹ್ಮನಿಂದ ಅಸ್ತ್ರವನ್ನು ಪಡೆದ ಭಾನುತೇಜೋಂದಿ, ಕುಮಾರಮಸ ಸಹಮಣಿಯೇ, ಇಲ್ಲಿ ಬಾ. ಸುರಾಸುರಸಮಾಹವೆಲ್ಲವೂ ದೇವೇಂದ್ರನ ಹಿಂದೆ ಬಂದು ನಿನ್ನ ಎದುರಿನಲ್ಲಿ ನಿಂತು ಯುದ್ಧ ನಿರ್ವಹಿಸಲಾರರು. ನಾನಾ ಮಾಯಮಿಧ್ಯಗಳನ್ನೂ, ಎಲ್ಲಾ ದೇವತಾಬಲಭಾಗಗಳನ್ನೂ ತಿಳಿದ ಎತ್ತಿ ಕೃಷಿರ ನೀನು ಎಂಬ ಕಾರಣದಿಂದ ಕೆಲವು ವಿಚಾರಗಳನ್ನು ಹೇಳುತ್ತೇನೆ, ಕೇಳು. ನಿನ್ನದು ನಿಂತು ಹೋರಾಡುವ ವಿರರಲ್ಲ, ನಿನ್ನ ಅಸ್ತ್ರಬಂಡವನ್ನೆ ದುರಿಸುವ ಪರಿಯನ್ನೆ ರಿಹವೆಲ್ಲ, ತಪಸ್ಸಿನಲ್ಲಿ ನನ್ನ ಸಮನಾದ ನೀನಿಗೆ ಯುದ್ಧದಲ್ಲಿ ಏನಾಕಾಶನೆಯು ಮಿಡುರಾಧಿಕಾಪ ಹುಲು ಕೆಲವು ದೇವತೆಯಿಂದ ನಗರದ ವೀಡಿಕೆಕರರಲ್ಲೂ ಮಡಿದರು; ಪ್ರಹಸನ ಮಗನ ಅರ್ಥಟವು ತಣ್ಣಗಾಯಿತು, ಮಂತ್ರಿ ಸುತರಲ್ಲೂ ನೆಲಕ್ಕೆ ಬಿದ್ದರು, ಸೇನಾಸಿಗಳು ಹೇಳಿಕೊಳ್ಳಲಿಲ್ಲಾದರು, ಹೀಗೆ ನಮ್ಮ ಬಲದ ಸಾರ ಕುಗ್ಗಿದೆ. ಉಳಿದಿರುವುದು ವಿಸ್ತಾರ ವಿಕ್ರಮನಾದ ನೀನೊಬ್ಬ ಬೇರಾರ ಹೆಸರೂ ಹೊಳೆಯುತ್ತಿಲ್ಲ. ಆ ಕಿಷಿಯೇನು ಬಲದಿಂದ ಗೆಲ್ಲಲಾಗದವನು, ಮಹಾ ಶಸ್ತ್ರಾಸ್ತ್ರ ಸ್ವರ್ಗಗೋ ಮಣಿಯವನು, ಹಿಡಲೆಂದು ಹೊಡೆದರೆ ಏಟಿಗೆ ಸಿಗದ ಮಹಾಕೂಲಿ ಬಲಿಗಳಿಗೆ ಸಿಲುಕದ, ಬೆಂಗೆ ಬೀಳದವನು ಎಂಬುದನ್ನು ಮನಸ್ಸಿನಲ್ಲಿಟ್ಟುಕೊಂಡು ಸ್ವರಕ್ಷಣೆಯನ್ನು ಮಾಡಿಕೊಳ್ಳುತ್ತ ನೀನು ಕಾರ್ಯಪ್ರವೃತ್ತಗಾಬೀಕು. ಆತ್ಮಬಲ ಶತ್ರುಬಲ ಎರಡನ್ನೂ ತಿಳಿದು ಆತ್ಮರಕ್ಷಣೆ ಶತ್ರುಹನನಗಳ ಚಾತುರ್ಯವನ್ನು ರೂಪಿಸಿಕೊಂಡು ಕೆಲಸವನ್ನು ಸಾಧಿಸುವ ಯೋಗ್ಯ ನೀನು ಎಂದು ತಿಳಿಸುತ್ತಿದ್ದೇನೆ. ಶತ್ರುವನ್ನು ಸೆರೆಹಿಡಿಯಲನವಾಗುವಂತೆ ಯುದ್ಧತಂತ್ರವನ್ನು ರೂಪಿಸಿ ಜಯಶೀಲನಾಗಿ ಬಾ ಎಂದು ಅತೀವರ್ಷಿ ರಾವಣನು ಮಗನನ್ನು ಬೀಳ್ಕೊಟ್ಟು ತಂದೆಯ ಆಜ್ಞೆಯನ್ನು ತಲೆಯಲ್ಲಿ ಹೊತ್ತ ಅಸುರವಲ್ಲಭನಯನು ತಂದೆಯನ್ನು ಬಲವಂದು, ಅಮಾತ್ಯರ ಅಪ್ಪಣೆ ಪಡೆದು, ಹಿರಿಯರ ಹಾಕೈಕೊಂಡಿಗಿ ದೈತ್ಯಶೈನ್ಯದೊಡನೆ ಯುದ್ಧೋತ್ಸಾಹದಿಂದ ಇಂದ್ರಜಿತನು ಕುದುರೆ ಕಟ್ಟಿದ ರಥವನ್ನೇರಿದ. ಕದನಕುಶಲನಿಂದ ಅಶೋಕನವನದ ಬಳಿ ಬಂದು ತೋರಣದಲ್ಲಿ ಕುಳಿತಿದ್ದ ಕಿಷಿಯೇನನ್ನು ನೋಡಿ ಬಿಲ್ಲುಬಾಣಗಳನ್ನು ಸಿದ್ಧಪಡಿಸಿಕೊಳ್ಳಲು ಉದ್ದಕ್ಕೂನಾದ. ಇದನ್ನೆಲ್ಲ ಕಂಡ ಶತ್ರು ಬಾಲವನ್ನು ಕೊಡು ಅಟ್ಟಿಹಾಸ ಸಗ್ಗಿಯುಕ್ತ ಅಸುರಜಡೆಯು ಬರುವುದನ್ನೇ ನೋಡುತ್ತ ನಿಂತ. ಗಗನವು ಹಡೆಯತೋ. ಜಗತ್ತೇ ಬೆಸಲಾಯಿತೋ, ಬೆಳಗು ಮಲಿನವಾಯಿತೋ ಎಂಬಂತೆ ಪ್ರಬಲ ಬಲ ಬರುತ್ತಿರಲು ಎಲ್ಲೆಡೆ ಕತ್ತಲು ಆವರಿಸಲು, ಗಗನದಲ್ಲಿ ದೇವಗಂಧರ್ವಯುಷಿ ಸಮೂಹವು ಭಯದಿಂದಲೂ ಚಿಂತೆಯಿಂದಲೂ ಕಾದು ಕುಳಿತವು. ಮೇಘನಾದನು ಮಹಾ ಬಲಾಡ್ಯ, ರಣಪಂಡಿತ, ಸರ್ವಾಸ್ತ್ರ ಸ್ವತಂತ್ರ, ಮಾಯೆಯ ನಿಲಯ, ಯದ್ಯಾನ್ಯಾದ ಅಂಥವನು ರಾಜ್ಯ ಕಿಷಿಯೇನಿಗೆ ಒಳಿತಾದೀತೆ, ರಘುವೀರನ ಮನದಿಟ್ಟಿ ನೆರವೇರುವುದೇ ಎಂಬ ಭೀತಿಯಿಂದ ಮುಗಿಲೆಡೆಯಲ್ಲಿ ಮರೆಯಾಗಿದ್ದುಕೊಂಡು ನೆಲದ ಮೇಲೆ ನಡೆಯುವುದನ್ನು ನೋಡಿದರು. ರಾವಣಪುತ್ರನು ಕಡುಗೋಪದಿಂದ ತೆರನ್ನು ಮನೋವೇಗದಿಂದ ನಡೆಸುತ್ತ ಮಾರುತಿಯು ಎದುರಿನಲ್ಲಿ ನಿಂತು, ಪ್ರವಗನೇ, ನೀನು ಯಾರು? ಎಲ್ಲಿಂದ ಬಂದೆ ಎಲ್ಲಿಗೆ ಹೋಗಲು ಬಯಸಿದ್ದೀಯೆ? ಮೂರ್ಘನೇ. ಮರಗಳಲ್ಲಿ ಬಿಟ್ಟು ಹಣ್ಣುಹಣ್ಣುಗಳನ್ನು ಮನದಣಿಯೆ ತಿಂದು ಸುಖವಾಗಿರುವುದನ್ನು ಬಿಟ್ಟು ಏನು ಅನರ್ಥವನ್ನು ಮಾಡಬಯಸಿದ್ದೀಯೆ? ತನಗೆ ಅನುಗಣವಾದ ಕಾರ್ಯಗಳನ್ನಷ್ಟೇ ಮಾಡದೆ ದುಬ್ಬರಿದ್ದಿಯಿಂದ ಏನೇನೋ ಮಾಡಬಾರಬರೆ ಏನು ಅಭವಾನೀತು? ಮರುಳೇ, ಯುದ್ಧದಲ್ಲಿ ಮೇಘನಾದನಿಗೆ ಬಂದರಾಗಿ ನಿಲ್ಲಬಲ್ಲವರು ದೇವಾಸುರರೊಳಗೆ ಯಾರಾದರೂ ಇದ್ದಾರೆಯೇ? ಕಟ್ಟ ಕೆಲಸಗಳಿಂದ ಪತಿಕಾರ್ಯವನ್ನು ಕೆಡಿಸಿ ಪ್ರಾಣವೊಂದನ್ನಳಿದು ದೈವಜನು ಗಳಿಸಿದ ಫಲವನ್ನು ಉಣ್ಣಲೇಬೇಕು ಎಂದು ಕೆಂಗೋಗೋಲಾಗ ಮಳೆಯನ್ನೇ ಸುರಿಸಿದ.

ದೈಹಿಕ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿತ್ಯ ತಿನ್ನಿ ಈ ಗಿಡದ ಎಲೆ

ಗಿಡಮೂಲಿಕೆಗಳ ರಾಣಿ ಎಂದೇ ಕರೆಯಲ್ಪಡುವ ತುಳಸಿ ಸಸ್ಯವನ್ನು ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಈ ಸಸ್ಯಕ್ಕೆ ಪೂಜ್ಯ ನೀಯ ಸ್ಥಾನವನ್ನು ನೀಡಲಾಗಿರುವುದರಿಂದ ಮನೆಗಳಲ್ಲಿ ಈ ಪವಿತ್ರ ಗಿಡವನ್ನು ನೆಟ್ಟು ಪೂಜಿಸಲಾಗುತ್ತದೆ. ಧಾರ್ಮಿಕ ಮಹತ್ವವನ್ನು ಪಡೆದಿರುವ ತುಳಸಿ ಹಲವಾರು ಔಷಧೀಯ ಗುಣಗಳನ್ನು ಸಹ ಹೊಂದಿದೆ. ತುಳಸಿ ಎಲೆಯಲ್ಲಿ ವಿಟಮಿನ್ ಎ, ಸಿ, ಕೆ ಮತ್ತು ಕ್ಯಾಲ್ಸಿಯಂ, ಮೆಗ್ನೀಸಿಯಂ, ರಂಜಕ, ಕಬ್ಬಿಣದಂತಹ ಹಲವಾರು ಘೋಷಕಾಂಶಗಳು, ಉತ್ಪರ್ಷಣ ನಿರೋಧಕಗಳಿದ್ದು, ಪ್ರತಿನಿತ್ಯ ತುಳಸಿ ಎಲೆಯನ್ನು ಸೇವನೆ ಮಾಡುವುದರಿಂದ ಸಾಕಷ್ಟು ದೈಹಿಕ ಮತ್ತು ಮಾನಸಿಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಹಾಗಿದ್ದರೆ ತುಳಸಿ ಎಲೆಯ ಸೇವನೆಯಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಅನ್ನೋದನ್ನು ನೋಡೋಣ ಬನ್ನಿ. ಉತ್ಪರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ತುಳಸಿ ಎಲೆಗಳು ಹೆಚ್ಚಿನ ಮಟ್ಟದ ಉತ್ಪರ್ಷಣ ನಿರೋಧಕಗಳು ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು ಇದು ದೇಹವನ್ನು ಒಳಗಿಂದ ಶುದ್ಧೀಕರಿಸಲು ಮತ್ತು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ತುಳಸಿ ಎಲೆಗಳನ್ನು ತಿನ್ನುವುದರಿಂದ ದೇಹವು ಸೋಂಕುಗಳ ವಿರುದ್ಧ ಹೋರಾಡಲು ಶಕ್ತಿಯನ್ನು ನೀಡುತ್ತದೆ. ಇದರ ಜೊತೆಗೆ, ಇದು ಶೀತ, ಕೆಮ್ಮು, ಗಂಟೆಯ ನೋವು ಮತ್ತು ಉಸಿರಾಟದ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಒತ್ತಡವನ್ನು ನಿವಾರಿಸುತ್ತದೆ: ತುಳಸಿ ಎಲೆಗಳು ಆಡಾಪ್ಟೋಜೆನ್ ಗುಣಗಳನ್ನು ಹೊಂದಿದ್ದು, ಇದು ದೇಹದಲ್ಲಿನ ಒತ್ತಡದ ಹಾರ್ಮೋನ್ 'ಕಾರ್ಟಿಸೋಲ್' ಮಟ್ಟವನ್ನು ನಿಯಂತ್ರಿಸುತ್ತದೆ ಮತ್ತು ಉದ್ದಗಲವನ್ನು ಕಡಿಮೆ ಮಾಡುತ್ತದೆ, ಮನಸ್ಸಿನ ಶಾಂತಿಯನ್ನು ಹೆಚ್ಚಿಸುತ್ತವೆ. ಪ್ರತಿದಿನ

ನಿಯಂತ್ರಣದಲ್ಲಿದ್ದರೂ ಸಹಾಯ ಮಾಡುತ್ತದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಪ್ರಮುಖವಾಗಿ ವಾಕಿಂಗ್ ಒಂದು ಅತ್ಯುತ್ತಮವಾದ ಕಾರ್ಡಿಯೋ ವ್ಯಾಯಾಮವಾಗಿದ್ದು, ಇದು ಹೃದಯ ಬಡಿತವನ್ನು ಹೆಚ್ಚಿಸಿ ದೇಹದಾದ್ಯಂತ ರಕ್ತಸಂಚಾರವನ್ನು ಸುಗಮಗೊಳಿಸುತ್ತದೆ. ಇಂದಿಗೂ ಹೃದಯದ ಆರೋಗ್ಯವನ್ನು ಹಂತ ಹಂತವಾಗಿ ಸುಧಾರಿಸುತ್ತದೆ ಎಂದು ವೈದ್ಯರು ತಿಳಿಸುತ್ತಾರೆ. ವಾಕಿಂಗ್ ನಿಂದ ಹೊಟ್ಟೆ ಕರುಳಿನ ಸಮಸ್ಯೆ ದೂರವಾಗುತ್ತದೆ. ಹೌದು, ಗ್ಯಾಸ್ ಹಾಗೂ ಹೊಟ್ಟೆ ಉಬ್ಬರದ ಸಮಸ್ಯೆಗಳು

ಮಾತಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ಆಗಿಯುವುದರಿಂದ ದೇಹದಲ್ಲಿನ ಒತ್ತಡದ ಮಟ್ಟ ಕಡಿಮೆಯಾಗುತ್ತದೆ ಮತ್ತು ಮನಸ್ಸಿಗೆ ಶಾಂತಿ ಸಿಗುತ್ತದೆ. ಇದಲ್ಲದೆ ತುಳಸಿ ಚಿಕಾಪನ್ನು ಕೂಡ ಸೇವಿಸಬಹುದು. ತುಳಸಿಯು ಆತಂಕ, ಚಿಂತೆ ಮತ್ತು ಖಿನ್ನತೆಯಂತಹ ಮಾನಸಿಕ ಸಮಸ್ಯೆಗಳಿಂದ ರಕ್ಷಿಸುತ್ತದೆ, ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ. ತುಳಸಿ ಎಲೆಗಳು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಈ ಎಲೆಗಳು ನೈಸರ್ಗಿಕ ಉರಿಯೂತ ನಿವಾರಕ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುವ ಗುಣಗಳನ್ನು ಹೊಂದಿವೆ, ಇದು ಗ್ಯಾಸ್, ಅಜೀರ್ಣ, ಹೊಟ್ಟೆ ನೋವು ಮತ್ತು ಮಲಬದ್ಧತೆಯಂತಹ ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ತುಳಸಿ ಎಲೆಗಳು ಕರುಳಿನಲ್ಲಿರುವ ಬ್ಯಾಕ್ಟೀರಿಯಾವನ್ನು ಸಮತೋಲನಗೊಳಿಸುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಸಾಮಾನ್ಯವಾಗಿ ಸುಧಾರಿಸುತ್ತದೆ. ಮಾತಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ತಿನ್ನುವುದರಿಂದ ಹೊಟ್ಟೆ ತಣಗುತ್ತದೆ. ತುಳಸಿ ಎಲೆಯು ನಿರೀಕ್ಷಿಸಿದ ಸೇವನೆಯ ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ. ತುಳಸಿ ಎಲೆಗಳನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುತ್ತದೆ. ಈ ಎಲೆಗಳು ದೇಹದಲ್ಲಿನ ಇನ್ಸುಲಿನ್ ಮಟ್ಟವನ್ನು ಸಮತೋಲನಗೊಳಿಸುತ್ತದೆ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ತುಳಸಿ ಎಲೆಗಳನ್ನು ನಿರೀಕ್ಷಿಸಿದ ಸೇವನೆಯಿಂದ ಮಧುಮೇಹದ ಅಜಾಯ ಕಡಿಮೆಯಾಗುತ್ತದೆ. ತುಳಸಿ ಎಲೆಗಳು ಹೃದಯಕ್ಕೂ ತುಂಬಾ ಪ್ರಯೋಜನಕಾರಿ. ತುಳಸಿ ಎಲೆಗಳು ದೇಹದಲ್ಲಿನ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಹೃದಯ ಕಾಯಿಲೆಯ ಅಜಾಯವನ್ನು ಕಡಿಮೆ ಮಾಡುತ್ತದೆ. ರಕ್ತನಾಳಗಳನ್ನು ಆರೋಗ್ಯಕರವಾಗಿರಿಸುತ್ತದೆ. ಅಲ್ಲದೆ ತುಳಸಿ ಎಲೆಗಳು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ತುಳಸಿ ಗಿಡ ಇದ್ದಾರು ಸಸ್ಯವು ಶಾಂತಿ ಮತ್ತು ಸಕಾರಾತ್ಮಕ ಕಂಪನಗಳಿಂದ ತುಂಬಿರುತ್ತದೆ ಎಂದು ಹೇಳಲಾಗುತ್ತದೆ. ಬೆಳಿಗ್ಗೆ ಮತ್ತು ಸಂಜೆ ತುಳಸಿ ಗಿಡದ ಬಳಿ ದೀಪ ಹಚ್ಚುವುದರಿಂದ ಮನಸ್ಸಿಗೆ ಒಂದು ರೀತಿಯ ಶಾಂತಿ ಲಭಿಸುತ್ತದೆ, ಸಕಾರಾತ್ಮಕ ಶಕ್ತಿಯು ಹೆಚ್ಚುತ್ತದೆ.





